ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಅಕ್ಟೋಬರ್ 28 ಶನಿವಾರ 2023

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 44 | ಸಂಚಿಕೆ: 192 | ಪುಟಗಳು: 12

ಸುದ್ದಿ ಮತ್ತು ಫೋಟೋಗೆ: news@mysurumithra.com ಜಾಹೀರಾತು: ad@mysurumithra.com


ಶ್ರೀ ಚೇತನ್ (ರಮೇಶ್)
ಚಲನಚಿತ್ರ ನಿರ್ಮಾಪಕರು
ಬಿ.ಜೆ.ಪಿ ಮುಖಂಡರು,
ಚಲನಚಿತ್ರ ನಾಯಕರು ನಟರು, ಮಾಜಿ ಸೆನೆಟ್ ಸದಸ್ಯರಾದ
ಶ್ರೀ ಎಸ್. ಜಯಪ್ರಕಾಶ್ ರವರಿಗೆ
ಜನ್ಮದಿನದ ಶುಭಾಶಯಗಳು
ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ : 10.30 ಕ್ಕೆ
ವಿಶೇಷ ಪೂಜೆ ಸಲ್ಲಿಕೆ ಹಾಗೂ ಪ್ರಸಾದ ವಿತರಣ ಕಾರ್ಯಕ್ರಮ
ಸ್ಥಳ : ಅಕ್ಕಿ ಚೌಕ ಒಕ್ಕಲಗೇರಿ, ಕೆ.ಆರ್. ಹಾಸ್ಪಿಟಲ್ ರೋಡ್, ಮೈಸೂರು
ಭಗೀರಥ
ನಿರ್ಮಾಪಕರು
ಕೆ.ರಮೇಶ್
ಬಿ ಭೈರಪ್ಪ ಮೈಸೂರು
ನಿರ್ದೇಶಕರು
ರಾಮ್ ಜನಾರ್ಧನ್
ಅತೀ ಶೀಘ್ರದಲ್ಲೇ
ಬಿಡುಗಡೆ
ಭಗೀರಥ
ಎಸ್. ಜಯಪ್ರಕಾಶ್ ರವರಿಗೆ
ಜನ್ಮದಿನದ
ಜನ್ಮದಿನದ ಅಂಗವಾಗಿ
ಬೆಳಿಗ್ಗೆ 6.30ಕ್ಕೆ ನಂಜನಗೂಡಿನ
ನಂಜುಂಡೇಶ್ವರ ದೇವಸ್ಥಾನದಲ್ಲಿ
ವಿಶೇಷಪೂಜೆ
ಎಸ್.ಜಯಪ್ರಕಾಶ್ ಅಭಿಮಾನಿ ಬಳಗದ ವತಿಯಿಂದ
ಭಗೀರಥ
ಶುಭಕೋರುವವರು : ಸಮಸ್ತ ಬಿ.ಜೆ.ಪಿ ಕಾರ್ಯಕರ್ತರು ಮೈಸೂರು ನಗರ ಮತ್ತು ಗ್ರಾಮಂತರ ಮತ್ತು ಜೆ.ಪಿ ಸ್ನೇಹ ಬಳಗ

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಅಕ್ಟೋಬರ್ 28 ಶನಿವಾರ 2023

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 44 | ಸಂಚಿಕೆ: 192 | ಪುಟಗಳು: 12

ಸುದ್ದಿ ಮತ್ತು ಫೋಟೋಗೆ: news@mysurumithra.com ಜಾಹೀರಾತು: ad@mysurumithra.com

ಮೈಸೂರು ಮಿತ್ರ

ನಕ್ಕರೆ ಅದೇ ಸ್ವರ್ಗ

ಹೆಂಡತಿ: ರೀ... ನಿಮ್ಮ ಗೆಳೆಯ ಮದುವೆ ಆಗ್ತಿರೋ ಹುಡುಗಿ ಚೆನ್ನಾಗಿಲ್ಲ, ನೀವಾದ್ರೂ ಹೇಳಬಾರದಾ?

ಗಂಡ : ನಾನು ಯಾಕೆ ಹೇಳಲಿ, ನಾನು ಮದುವೆ ಆಗುವಾಗ ಅವನು ಸುಮ್ನೆ ಇದ್ದ!

ಮೈಸೂರು ಮಿತ್ರ

ಶನಿವಾರ, 28 ಅಕ್ಟೋಬರ್ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ M.A.

ಅಮೃತವಾಹಿನಿ..........

ನೀವು ಕಣಿವೆಯೊಂದರ ಆಳಕ್ಕೆ ಇಳಿದಾಗ ಮಾತ್ರ ಎತ್ತರದ ಶಿಖರ ಅದೆಷ್ಟು ಅಮೋಘ ಎಂಬುದು ನಿಮಗೆ ತಿಳಿಯಲು ಸಾಧ್ಯ. –ರಿಚರ್ಡ್ ಎಂ.ನಿಕ್ಸನ್

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಮನದಲ್ಲಿ ನೆನಯುವವನಿಗೆ, ಮನೆಂಯೇನು ಮಠವೇನು?

ನಿಮ್ಮ ಪತ್ರಗಳು

■ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಗೊಂದಲ

ಮಾನ್ಯರೆ,

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್ ತಿಂಗಳಿನಲ್ಲಿ ವಿವಿಧ ನಿಗಮ ಮಂಡಳಿಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗಾಗಿ ಲಕ್ಷಾಂತರ ನಿರುದ್ಯೋಗಿಗಳು ಸಾವಿರಾರು ರೂಪಾಯಿಗಳನ್ನು ವಿವಿಧ ಹುದ್ದೆಗಳಿಗೆ ಪ್ರತ್ಯೇಕವಾಗಿ ಪಾವತಿಸಿ, ಸಾಕಷ್ಟು ತಯಾರಿ ನಡೆಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕ ಲೋಕಸೇವಾ ಆಯೋಗದ ರೀತಿಯಲ್ಲಿ ಪರೀಕ್ಷೆ ವಿಳಂಬ ಮಾಡದೇ ಕೇವಲ ಎರಡೇ ತಿಂಗಳಲ್ಲಿ ಪರೀಕ್ಷೆಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆ ಮಾಡಿದೆ.

ಪ್ರವೇಶ ಪತ್ರ ನೋಡಿದ ಪರೀಕ್ಷಾರ್ಥಿಗಳಿಗೆ ಶಾಕ್. ಏಕೆಂದರೆ, ಹಲವು ಹುದ್ದೆಗಳಿಗೆ ಪ್ರತ್ಯೇಕವಾಗಿ ಹಣ ಪಾವತಿಸಿ ಕೊಂಡರೂ ಅದರಂತೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸದೇ ಒಂದೇ ದಿನದಲ್ಲಿ ನಡೆಸುವ ಮೂಲಕ ಪರೀಕ್ಷಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಉದಾಹರಣೆಗೆ ನನ್ನ ಪತ್ನಿ ದ್ವಿತೀಯ ದರ್ಜೆ ಸಹಾಯಕರ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಪ್ರತ್ಯೇಕವಾಗಿ ಹಣ ಪಾವತಿಸಿದ್ದಾರೆ. ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯು ಇದೇ ಅಕ್ಟೋಬರ್ 29 ರ ಭಾನುವಾರ ಹಾಸನದಲ್ಲಿ ಇದೆ, ಅಲ್ಲದೆ ಜೂನಿಯರ್ ಅಸಿಸ್ಟೆಂಟ್ ಪರೀಕ್ಷೆಯೂ ಅದೇ ದಿನ (ಅಕ್ಟೋಬರ್ 29 ರಂದು) ರಾಮನಗರದಲ್ಲಿ ಇದೆ. ಒಂದೇ ದಿನದಲ್ಲಿ ಹಾಸನ ಮತ್ತು ರಾಮನಗರದಲ್ಲಿ ಏಕಕಾಲದಲ್ಲಿ ಪರೀಕ್ಷೆಗೆ ಯಾವ ರೀತಿ ಹಾಜರಾಗುವುದು? ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಉತ್ತರಿಸಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲೇ ಈ ವಿಷಯ ತಿಳಿಸಿದ್ದರೆ ಅನಾವಶ್ಯಕವಾಗಿ ಹಣ ಪಾವತಿ ಮಾಡುವ ಪ್ರಮೇಯ ಬರುತ್ತಿರಲಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಯನ್ನು ಮುಂದೂಡಿ ಎಲ್ಲಾ ಪರೀಕ್ಷೆಗಳನ್ನು ಒಟ್ಟಿಗೆ, ಒಂದೇ ಕೇಂದ್ರದಲ್ಲಿ ನಡೆಸಿ ಪರೀಕ್ಷಾರ್ಥಿಗಳಿಗೆ ಅನುಕೂಲ ಮಾಡಿಕೊಡ ಬೇಕಾಗಿ ಎಲ್ಲಾ ಪರೀಕ್ಷಾರ್ಥಿಗಳ ಪರವಾಗಿ ಕೋರುತ್ತೇನೆ.

ಎಂ.ಕೆ. ಕಿರಣ್, ಟೆಲಿಕಾಂ ಕಾಲೋನಿ, ಉದಯಗಿರಿ ಅಂಚೆ, ಮೈಸೂರು. ಮೊಬೈಲ್ 9964555940.

■ ಬಾರದ ಲೋಕಕ್ಕೆ ಬಿಷನ್ ಸಿಂಗ್ ಬೇಡಿ

ಮಾನ್ಯರೆ,



ಭಾರತದಲ್ಲಿ ಕ್ರಿಕೆಟ್ ಕೇವಲ ಕ್ರೀಡೆಯಾಗಿರದೆ ಕೋಟ್ಯಾಂತರ ಅಭಿಮಾನಿಗಳ ಪಾಲಿಗೆ ಧರ್ಮವಾಗಿದ್ದು, ಕ್ರಿಕೆಟ್ ಆಟಗಾರರನ್ನು ದೇವರೆಂದು ಪರಿಗಣಿಸಲಾಗುತ್ತದೆ. ಭಾರತದ ಕ್ರಿಕೆಟ್ ಮೈದಾನಗಳು ಸಾಂಪ್ರದಾಯಿಕವಾಗಿ ಸ್ಪಿನ್ ಸ್ನೇಹಿ ಪಿಚ್‌ಗಳಾಗಿವೆ. ಇದರಿಂದಲೇ ಭಾರತ ಕ್ರಿಕೆಟ್‌ನಲ್ಲಿ ವಿಶ್ವವಿಖ್ಯಾತ ಸ್ಪಿನ್ ಬೌಲರ್‌ಗಳು ವಿಶ್ವ ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಭಾರತದ ಪ್ರಖ್ಯಾತ ಸ್ಪಿನ್ ಬೌಲರ್‌ಗಳೆಂದರೆ ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಪ್ರಸನ್ನ, ಚಂದ್ರಶೇಖರ್, ರವಿಚಂದ್ರನ್ ಅಶ್ವಿನ್, ಮುರಳಿ ಕಾರ್ತಿಕ್ ಇನ್ನೂ ಮುಂತಾದವರಿದ್ದಾರೆ. ಇಂತಹ ಆಟಗಾರರಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಮತ್ತೊಬ್ಬ ಸ್ಪಿನ್ ಮಾಂತ್ರಿಕ ಬಿಷನ್ ಸಿಂಗ್ ಬೇಡಿ.

ಎಡಗೈ ನಿಧಾನಗತಿ ಸ್ಪಿನ್ನರ್ ಆಗಿದ್ದ ಬಿಷನ್ ಸಿಂಗ್ ಬೇಡಿ ಯಾವುದೇ ಪಿಚ್‌ಗಳಲ್ಲೂ ತಮ್ಮ ಎಸೆತಗಳಲ್ಲಿ ಸ್ಪಿಂಗ್ ಪಡೆಯುವುದು ಸಾಮಾನ್ಯವಾಗಿತ್ತು. ಬೇಡಿಯವರು ನಿಧಾನಗತಿಯಲ್ಲಿ ಚೆಂಡನ್ನು ಎಸೆಯುತ್ತಿದ್ದ ಕಾರಣ ಉತ್ತಮ ತಿರುವು ಪಡೆಯಲು ಸಾಧ್ಯವಾಗುತ್ತಿತ್ತು.

ಇವರು ಕೇವಲ ಬೌಲಿಂಗ್‌ನಲ್ಲಿ ಮಾತ್ರ ಸ್ಪಿನ್ನರ್ ಆಗಿ ಖ್ಯಾತರಾಗದೆ ತಮ್ಮ ಮಾತಿನಲ್ಲೂ ಖಡಕ್ ಆಗಿದ್ದರು. ಕ್ರಿಕೆಟ್‌ನಲ್ಲಿನ ಅವ್ಯವಸ್ಥೆ , ಕ್ರಿಕೆಟ್ ಆಟಗಾರರಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಯಾರಿಗೂ ಅಂಜದೆ ಮಾತನಾಡುತ್ತಿದ್ದರು. ಭಾರತದ ಹರ್ಭಜನ್ ಸಿಂಗ್ ಮತ್ತು ಶ್ರೀಲಂಕಾದ ಮುರುಳಿಧರನ್ ಬೌಲಿಂಗ್ ವೈಖರಿಯನ್ನು ತೀವ್ರವಾಗಿ ಟೀಕಿಸುತ್ತಿದ್ದರು. ಇಂತಹ ಸ್ಪಿನ್ ಮಾಂತ್ರಿಕ ಅನಾರೋಗ್ಯದ ಕಾರಣ ತಮ್ಮ 77ನೇ ವಯಸ್ಸಿನಲ್ಲಿ ನಮ್ಮನ್ನು ಅಗಲಿರುವುದು ಭಾರತ ಮಾತ್ರವಲ್ಲ ಜಗತ್ತಿನ ಕ್ರಿಕೆಟ್ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು, ಬೇಡಿಯವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಮಸ್ತ ಭಾರತೀಯರ ಪರವಾಗಿ ದೇವರಲ್ಲಿ ಪ್ರಾರ್ಥಿಸೋಣ.

–ರಾಸುಮ ಭಟ್, ಸಂಶೋಧನಾ ವಿದ್ಯಾರ್ಥಿ, ಚಿಕ್ಕಮಗಳೂರು.

■ ರೂ. 10, ರೂ. 20 ಮೌಲ್ಯವುಳ್ಳ ನಾಣ್ಯಗಳನ್ನು ಚಲಾವಣೆ ಮಾಡಿ

ಮಾನ್ಯರೆ,

ಅನೇಕ ವರ್ಷಗಳಿಂದ ರೂ. 10, ರೂ. 20 ಮೌಲ್ಯವುಳ್ಳ ನಾಣ್ಯಗಳು ಚಲಾವಣೆಯಲ್ಲಿದ್ದರೂ ಇತ್ತೀಚೆಗೆ ನಾಗರಿಕರು, ವ್ಯಾಪಾರಸ್ಥರು ಈ ನಾಣ್ಯಗಳನ್ನು ಪಡೆಯಲು ನಿರಾಕರಿಸುತ್ತಿದ್ದಾರೆ. ಈ ನಾಣ್ಯಗಳು ಚಲಾವಣೆಗೆ ಯೋಗ್ಯ ಎಂದು ಸ್ವತಃ ಮೈಸೂರು ಜಿಲ್ಲಾಧಿಕಾರಿಗಳೇ ಸುತ್ತೋಲೆ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರ ಆರ್‌ಬಿಐ ಈ ನಾಣ್ಯಗಳನ್ನು ಮುದ್ರಿಸಲು ದೊಡ್ಡ ಮೊತ್ತದ ಹಣವನ್ನೇ ವ್ಯಯಿಸಿದೆ. ಸದ್ಯ ಬ್ಯಾಂಕುಗಳಲ್ಲೇ ಕೊಳೆಯುತ್ತಿರುವ ಈ ನಾಣ್ಯಗಳ ಚಲಾವಣೆಗೆ ಆದೇಶ ಹೊರಡಿಸಬೇಕು.

– ನೊಂದ ನಾಗರಿಕರು, ಮೈಸೂರು.

■ ಹುಲಿಯ ಉಗುರಿನ ಮೇವು!

ಅಶ್ವಂ ನೈವ ಗಜಂ ನೈವ ವ್ಯಾಘ್ರಂ ನೈವ ನೈವ ಚ।
ಅಜಾಪುತ್ರಂ ಬಲಿಂ ದದ್ಯಾತ್ ದೇವೋ ದುರ್ಬಲ ಘಾತಕಃ॥

ದೇವರನ್ನು ಮೆಚ್ಚಿಸಲು ಕುದುರೆ–ಆನೆ–ಹುಲಿಗಳನ್ನು ಬಲಿ ಕೊಡುವುದಿಲ್ಲ. ಅದರ ಬದಲಾಗಿ ಆಡಿನ ಮರಿಯನ್ನು ಬಲಿ ಕೊಡುತ್ತಾರೆ.ಹಾಗಾಗಿ ದೇವರೂ ಕೂಡ ದುರ್ಬಲರ ಘಾತುಕ!

ಹುಲಿ ಉಗುರಿನ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ಸ್ಟುಡಿಯೋ ಒಳಗೆ ನುಗ್ಗಿ ಹುಲಿಯುಗುರಿನ ಪೆಂಡೆಂಟ್ ಧರಿಸಿದ್ದ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್‌ನನ್ನು ಬಂಧಿಸಿದ್ದು ನ್ಯಾಯಾಲಯವು ಆತನನ್ನು ಜೈಲಿಗಟ್ಟಿದೆ.

ವಿಪರ್ಯಾಸವೆಂದರೆ ಇದೇ ಅರಣ್ಯಾಧಿಕಾರಿಗಳು ಇದೇ ತರಹದ ಹುಲಿಯುಗುರಿನ ಪೆಂಡೆಂಟ್ ಧರಿಸಿದ್ದ ಘಟಾನುಘಟಿ ಬಿಗ್ ಬಾಸುಗಳನ್ನು ಬಂಧಿಸಿ ಜೈಲಿಗಟ್ಟುವ ಬದಲಾಗಿ ಆ ಘಟಾನುಘಟಿಗಳ ಪರವಾಗಿ ತಾವೇ ಬ್ಯಾಟಿಂಗ್ ಮಾಡಿ ಸ್ವಯಂ ಕ್ಲೀನ್ ಚಿಟ್ ನೀಡಿದ್ದಾರೆ! ದೇವರಂತೆಯೇ ಈ ಅರಣ್ಯಾಧಿಕಾರಿಗಳೂ ದುರ್ಬಲರ ಘಾತುಕರೇ!

–ಪಿ.ಜೆ.ರಾಘವೇಂದ್ರ ನ್ಯಾಯವಾದಿ ಮೈಸೂರು

ಬಹುಮುಖಿ



ಬನ್ನೂರು ಕೆ. ರಾಜು
ಸಾಹಿತಿ, ಪತ್ರಕರ್ತ
ಮೊ : 94815 33167

ಸುಜ್ಞಾನ ಋಷಿ ವಾಲ್ಮೀಕಿ ಮಹರ್ಷಿ

ಇಂದು ಮಹರ್ಷಿ ವಾಲ್ಮೀಕಿ ಅವರ ಜಯಂತಿ ತನ್ನಿಮಿತ್ತ ಈ ಲೇಖನ.

ತಂದೆ ದಶರಥ ಮಹಾರಾಜನ ಮಾತು ನಡೆಸಿ ಕೊಡಲು ರಾಜ್ಯ ಸೇರಿದಂತೆ ಸರ್ವಸ್ವವನ್ನೂ ತೊರೆದು ಕಾಡಿಗೆ ಹೊರಟ ಪಿತೃವಾಕ್ಯ ಪರಿಪಾಲಕ ಸುಪುತ್ರ ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಕಥೆ ಯಾರಿಗೆ ತಾನೇ ತಿಳಿದಿಲ್ಲ? ಹಾಗೆಯೇ ಪತಿಯೇ ತನ್ನ ಪಾಲಿನ ಪರಮಾತ್ಮನೆಂದು ರಾಮನನ್ನು ಹಿಂಬಾಲಿಸಿದ ಪತ್ನಿ ಸೀತಾದೇವಿ, ಅಣ್ಣ–ಅತ್ತಿಗೆಗೆ ಸಂರಕ್ಷಕನಾಗಿ ಅವರ ಹೆಜ್ಜೆಗೆ ಹೆಜ್ಜೆ ಹಾಕಿದ ಸೋದರ ಲಕ್ಷ್ಮಣ, ಸಿಂಹಾಸನದಲ್ಲಿ ಅಣ್ಣನ ಪಾದುಕೆಗಳನ್ನೇ ಇಟ್ಟು ಅಣ್ಣನ ಹೆಸರಿನಲ್ಲೇ ರಾಜಾಳ್ವಿಕೆ ನಡೆಸುವ ಭ್ರಾತೃತ್ವಕ್ಕೊಂದು ಪರ್ಯಾಯ ಪದದಂತಿದ್ದ ತಮ್ಮ ಭರತ, ಕಾಡಿನಲ್ಲಿ ಸೀತೆಯನ್ನು ಕದ್ದೊಯ್ದ ರಾವಣಾಸುರ, ಸ್ವಾಮಿ ನಿಷ್ಠೆಯ ಭಕ್ತ ಹನುಮಂತನ ಲಂಕಾ ದಹನ, ಸೀತಾಮಾತೆಯನ್ನು ಬಂಧ ಮುಕ್ತಗೊಳಿಸಲು ಲಂಕೆಗೆ ಮುತ್ತಿಗೆ ಹಾಕಿದ ವಾನರ ಸೇನೆ, ಕೆಡುಕಿಗೆ ಬೆನ್ನು ತಿರುಗಿಸಿ ಒಳಿತಿಗೆ ಶರಣಾಗಿ ಸಹೋದರ ರಾವಣನನ್ನೇ ಬಿಟ್ಟು ಬಂದು ರಾಮನ ಬೆನ್ನಿಗೆ ನಿಲ್ಲುವ ವಿಭೀಷಣ, ಮಹಾಪತಿವ್ರತೆಯರ ಸಾಲಿನಲ್ಲಿ ನಿಲ್ಲುವ ರಾವಣನ ಸತಿ ಸಾಧ್ವಿ ಮಂಡೋದರಿ, ಲಂಕಾಧಿಪತಿ ರಾವಣನ ಸಂಹಾರ, ಸೀತಾಮಾತೆಯ ಬಿಡುಗಡೆ, ಮತ್ತೆ ಕಾಡಿನಲ್ಲಿ ಸೀತೆಯ ವನವಾಸ, ಕಾಡಿನಲ್ಲಿ ಲವ–ಕುಶರ ಜನನ... ಹೀಗೆ ಈ ಎಲ್ಲಾ ಘಟನೆಗಳ, ಪಾತ್ರಗಳ ಹಿನ್ನೆಲೆಯಲ್ಲಿ ಬರುವ ಅನೇಕ ಕಥೆಗಳನ್ನು ಸಾಮಾನ್ಯವಾಗಿ ಬಹುತೇಕ ಎಲ್ಲರೂ ಕೇಳಿಯೇ ಇರುತ್ತಾರೆ. ಓದಿಯೇ ತಿಳಿದಿರುತ್ತಾರೆ.

ಇದೆಲ್ಲವೂ, ಇವೆಲ್ಲವೂ ನಮ್ಮ ಭಾರತೀಯ ಸಂಸ್ಕೃತಿಯ ತಾಯಿ ಬೇರಿನಂತಿರುವ ನಮ್ಮ ನೆಲದ ಆದಿ ಕಾವ್ಯ ಎಂದು ಪರಿಗಣಿಸಲ್ಪಟ್ಟಿರುವ **'ರಾಮಾಯಣ'** ಎಂಬ ಪ್ರಾಚೀನ ಮಹಾ ಕಾವ್ಯದಲ್ಲಿ ಕಾಣಬರುವ ಪಾತ್ರಗಳು. ಇದರ ಸೃಷ್ಟಿಕರ್ತರು ಅರ್ಥಾತ್ ರಚನೆಕಾರರು ವಾಲ್ಮೀಕಿ ಮಹರ್ಷಿಗಳು. 'ರಾಮಾಯಣ'ದಂತಹ ಜೀವನ ಮೌಲ್ಯಗಳುಳ್ಳ ಮಹಾಕಾವ್ಯವನ್ನು ಕಟ್ಟಿಕೊಟ್ಟ ವಾಲ್ಮೀಕಿಯವರನ್ನು ನಮ್ಮ ಪರಂಪರೆ ಬಹಳ ಗೌರವದಿಂದ ನೆನೆಯುತ್ತದೆ. ವಾಲ್ಮೀಕಿ ರಾಮಾಯಣವು ಅನೇಕ ಕಾವ್ಯ, ಕಥೆ, ಪುರಾಣ, ಇತಿಹಾಸಗಳು ಸೇರಿದಂತೆ ಪ್ರತಿಯೊಂದಕ್ಕೂ ಮೂಲವಾ ಗಿದ್ದು ಆಕರವಾಗಿದೆ.

ಮಹರ್ಷಿ ವಾಲ್ಮೀಕಿ ಕುರಿತಂತೆ ಅನೇಕ ಕಥೆಗಳು, ದಂತಕಥೆಗಳಿವೆ. ಇವುಗಳಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ಕಥೆಯ ಪ್ರಕಾರ ಈತ 'ಪ್ರಾಚೇತಸ' ಎಂಬ ಋಷಿಯ ಮಗ. ಈತನಿಗೆ 'ರೂಕ್ಷ' 'ರತ್ನ' ಎಂಬ ಹೆಸರುಗಳ ಜೊತೆಗೆ ಪ್ರಾಚೇತಸ ಮುನಿಯ ಪುತ್ರನಾಗಿದ್ದರಿಂದ 'ಪ್ರಾಚೇತಸ' ಎನ್ನುವ ಹೆಸರುಗಳು ಇದ್ದವು.

ಮೋಕ್ಷ ಸಾಧನೆಗಾಗಿ ನಾರದ ಮುನಿಗಳ ಸಲಹೆಯಂತೆ ರೂಕ್ಷ ರಾಮ ನಾಮ ಜಪಿಸಲು ಆರಂಭಿಸುತ್ತಾನೆ. ಆದರೆ ಎಷ್ಟು ಪ್ರಯತ್ನಿಸಿ ದರು ರೂಕ್ಷನ ಬಾಯಲ್ಲಿ ರಾಮನಾಮ ಬರುವುದೇ ಇಲ್ಲ. ಅವನ ನಾಲಿಗೆಯಿಂದ 'ರಾಮ' ಎನ್ನುವ



ಪವಿತ್ರಶಬ್ದ ಹೊರಡಲು ಬಹಳ ಕಷ್ಟವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನಾರದರು ರೂಕ್ಷನನ್ನು ಉದ್ದೇಶಿಸಿ "ಅಲ್ಲಿ ನೋಡು ರೂಕ್ಷ ಮರಗಳಿವೆಯಲ್ಲ. ನೀನು ಆ ಮರ ಆ ಮರ ಎಂದು ಹೇಳು" ಎಂದರು. ಅದರಂತೆ ರೂಕ್ಷನು "ಆ ಮರ ಆ ಮರ" ಎಂದು ಹೇಳುವು ದನ್ನು ಕಲಿತು ಅದನ್ನೇ ಮತ್ತೆ ಮತ್ತೆ ಹೇಳುತ್ತಾ ಹೋದ. ಹಾಗೆಯೇ "ಮರಾ ಮರಾ ಮರಾ" ಎಂದು ರಾಮ ನಾಮವನ್ನು ಒಂದೇ ಸಮನೆ ಜಪಿಸತೊಡಗಿದ. ಇದು ನಿರಂತರವಾಗಿ ಸಾಗಿತು. ಹೀಗೆ ಮೈಮರೆತು ಧ್ಯಾನಸ್ಥನಾಗಿ ಅದೆಷ್ಟೋ ವರ್ಷಗಳ ಕಾಲ ರೂಕ್ಷನು ರಾಮನಾಮ ಜಪಿಸುತ್ತಿದ್ದಾಗ ಅವನ ಸುತ್ತ ಬೃಹದಾಕಾರವಾಗಿ ಹಾವಿನ ಹುತ್ತ ಬೆಳೆಯಿತು. ರೂಕ್ಷನು ಹುತ್ತದೊಳಗೆ ಸೇರಿ ಮರೆಯಾಗಿ ಹೋದ. ಹೀಗಾಗಿ ಅವನು ಅಲ್ಲಿ ಕಾಣಿಸದಿದ್ದರೂ ಹುತ್ತದೊಳಗಿನಿಂದ ಅವನು ಹೇಳುತ್ತಿದ್ದ ರಾಮ ನಾಮ ಬಹು ದೊಡ್ಡದಾಗಿ ಕೇಳುತ್ತಲೇ ಇತ್ತು. ಅನೇಕ ವರ್ಷಗಳ ನಂತರ ನಾರದ ಮುನಿಗಳ ಜೊತೆಯಲ್ಲಿ ಸಪ್ತ ಋಷಿಗಳು ಅದೇ ದಾರಿಯಲ್ಲಿ ಹಿಂದಿರುಗಿ ಬಂದರು. ರಾಮನಾಮ ಜಪದಲ್ಲಿ ಮುಳುಗಿ ಹೋಗಿದ್ದ ರೂಕ್ಷನನ್ನು ಪ್ರೀತಿಯಿಂದ ಕೂಗಿ ಕರೆದರು. ಅವರ ದನಿಯನ್ನು ಕೇಳಿದೊಡನೆ ರೂಕ್ಷ ಹುತ್ತವನ್ನು ಭೇದಿಸಿಕೊಂಡು ಹೊರಬಂದ. ಸಂಸ್ಕೃತದಲ್ಲಿ ಹುತ್ತವನ್ನು 'ವಲ್ಮೀಕ' ಎನ್ನುತ್ತಾರೆ. ಆದ್ದರಿಂದ ಹುತ್ತವನ್ನು ಭೇದಿಸಿಕೊಂಡು ಹೊರಬಂದ ರೂಕ್ಷನು ಅಂದಿನಿಂದ ಮಹರ್ಷಿಯಾಗಿ ಬದಲಾಗಿ 'ವಾಲ್ಮೀಕಿ'ಎಂದು ಕರೆಯಲ್ಪಟ್ಟನು.

ಆ ನಂತರ ವಾಲ್ಮೀಕಿ ಮಹರ್ಷಿಯು ತಮಸಾ ನದಿ ತೀರದಲ್ಲಿ ಆಶ್ರಮವೊಂದನ್ನು ಕಟ್ಟಿಕೊಂಡು ಸನ್ಯಾಸಿ ಜೀವನ ನಡೆಸತೊಡಗಿದರು. ಒಮ್ಮೆ ಸ್ನಾನಕ್ಕೆಂದು ಹೋದ ವಾಲ್ಮೀಕಿ ಮಹರ್ಷಿಯು ಆಕಾಶದಲ್ಲಿ ಸರಸ ಸಲ್ಲಾಪದಲ್ಲಿದ್ದ ಕ್ರೌಂಚ ಪಕ್ಷಿ ಗಳನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದರು. ಇದ್ದಕ್ಕಿದ್ದಂತೆ ಆಗ ಬೇಡನೊಬ್ಬ ಬಂದು ಬಾಣ ಬಿಟ್ಟು ಗಂಡು ಹಕ್ಕಿಯನ್ನು ಕೊಲ್ಲಲು ಅದರ ಸಂಗಾತಿ ಹೆಣ್ಣು ಹಕ್ಕಿಯು ಸಂಕಟದಿಂದ ಚೀರಲಾರಂಭಿಸಿತು. ಈ ಹೃದಯವಿದ್ರಾವಕ ಘಟನೆಯನ್ನು ಕಂಡು ವಾಲ್ಮೀಕಿ ಮಹರ್ಷಿ ಕರುಣೆ, ದುಃಖ, ಕೋಪದಿಂದ ಕುದಿಯುತ್ತಾರೆ.

**'ಮಾ ನಿಷಾದ ಪ್ರತಿಷ್ಠಾಮ್
ತ್ವಮಗಮಃಶಾಸ್ವತೀಃಸಮಾಃ
ಯತ್ಕ್ರೌಂಚ ಮಿಥುನಾದೇಕ
ಮವಧೀಃಕಾಮಮೋಹಿತಮ್'**

ಇದು 'ರಾಮಾಯಣ' ಮಹಾ ಕಾವ್ಯ ರಚನೆಗೆ ಪ್ರೇರಣೆಯಾದ ಸನ್ನಿವೇಶ. ಆ ಸಂದರ್ಭದಲ್ಲಿ ವಾಲ್ಮೀಕಿಯಿಂದ ಹೊರಹೊಮ್ಮಿದ ಮಾತುಗಳಿವು "ಅಕಾರಣಕ್ಕಾಗಿ ಹಕ್ಕಿಯನ್ನು ಕೊಂದ ಹೇ ಅನ್ಯಾಯಿ, ನಿನ್ನ ಪಾಪದ ಫಲವಾಗಿ ನೀ ಈ ಕೂಡಲೇ ಸಾಯಿ" ಎಂದು ವಾಲ್ಮೀಕಿ ಮಹರ್ಷಿಯು ಆ ಬೇಡನಿಗೆ ಶಾಪವಿತ್ತರು. ಈ ಕರುಣಾಜನಕ ಶ್ಲೋಕವು ಸಾಮಾನ್ಯ ಗದ್ಯ ರೂಪದಲ್ಲಿರದೆ ಪ್ರಾಸಬದ್ಧ ವಾಗಿ ಲಯ ಮತ್ತು ಛಂದಸ್ಸುಗಳನ್ನೊಳಗೊಂಡು ಕಾವ್ಯಾತ್ಮಕವಾಗಿತ್ತು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಬ್ರಹ್ಮದೇವ ನೇರವಾಗಿ ವಾಲ್ಮೀಕಿ ಮಹರ್ಷಿಗಳ ಬಳಿ ಬಂದು ಇದೇ ಶ್ಲೋಕ ರೂಪದಲ್ಲಿ 'ರಾಮಾಯಣ' ಮಹಾ ಕಾವ್ಯವನ್ನು ರಚಿಸುವಂತೆ ಕೇಳಿಕೊಂಡರು. ಅದರಂತೆ ವಾಲ್ಮೀಕಿ ಮಹರ್ಷಿಗಳು 24,000 ಶ್ಲೋಕಗಳುಳ್ಳ ಬೃಹತ್ ರಾಮಾಯಣ ಮಹಾ ಕಾವ್ಯವನ್ನು ಬರೆದರು. ಈ ರಾಮಾಯಣ ಮಹಾಕಾವ್ಯವು ಬಾಲಕಾಂಡ, ಅಯೋಧ್ಯಾ ಕಾಂಡ, ಕಿಷ್ಕಿಂದಾ ಕಾಂಡ, ಅರಣ್ಯಕಾಂಡ, ಸುಂದರ ಕಾಂಡ, ಯುದ್ಧಕಾಂಡ, ಮತ್ತು ಉತ್ತರಕಾಂಡ ಹೀಗೆ ಏಳು ಕಾಂಡಗಳಲ್ಲಿ ರಚಿಸಲ್ಪಟ್ಟಿದೆ. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಮೇರು ಕೃತಿಗಳಲೊಂದಾದ ರಾಮಾಯಣ ಮಹಾ ಕಾವ್ಯವು ಶ್ರೀ ರಾಮನ ಕಥೆಯ ಮೂಲಕ ಬಹು ಮೌಲಿಕವಾದ ನೈತಿಕ ಜೀವನ ಪಾಠವನ್ನು ವಾಲ್ಮೀಕಿ ಮಹರ್ಷಿಗಳು ಹೇಳಿದ್ದಾರೆ.

ಬೇಡನಾಗಿ ಹುಟ್ಟಿದರೂ, ಪರಿವರ್ತನೆಯ ಕುಲುಮೆಯಲ್ಲಿ ಉರಿದು ಜ್ಞಾನದಗ್ನಿಯಲ್ಲಿ ಮಿಂದೆದ್ದು ತಮ್ಮ ಜ್ಞಾನಾಸ್ತ್ರದಿಂದ ಜಗತ್ತನ್ನೇ ಗೆದ್ದು ಮಹರ್ಷಿಯ ಪಟ್ಟಕ್ಕೇರಿ ರಾಮಾಯಣ ಮಹಾಕಾವ್ಯದ ಮೂಲಕ ಆದಿಕವಿಯಾಗಿ ಇಡೀ ಜಗತ್ತಿಗೆ ಸುಜ್ಞಾನದ ಮಹಾ ಬೆಳಕು ಸುರಿದ ಮಹಾಮುನಿ ವಾಲ್ಮೀಕಿ ಎಂದರೆ ಯಾವತ್ತೂ ಅದು ಕೇವಲ ಒಂದೆಸರೆನಿಸದೆ ಭಾರತ ಭೂಮಿಯ ಸುಸಂಸ್ಕೃತಿಯ ಒಂದು ಭವ್ಯ ಸಂಪತ್ತೆನಿಸುತ್ತದೆ. ದಿವ್ಯ ಸಂಪತ್ತು ಕೂಡ ಹೌದು. ವಾಲ್ಮೀಕಿ ಮಹರ್ಷಿಗಳು ಮಹಾಕಾವ್ಯ ವನ್ನಷ್ಟೇ ಬರೆಯಲಿಲ್ಲ. ಅವರೇ ಒಂದು ಮಹಾ ಕಾವ್ಯವಾಗಿ ಈ ನೆಲದ ಸಂಸ್ಕೃತಿಯಲ್ಲಿ ನೆಲೆಸಿ ದ್ದಾರೆ. ಅದರಲ್ಲೂ ವಿಶೇಷವಾಗಿ ಶೂದ್ರ ವರ್ಗದಲ್ಲಿ ಅರಳಿದ ಮಹಾ ಕಾವ್ಯ ಪುಷ್ಪವಾಗಿ ಭುವಿಯಗಲಕೂ ಬಾನೆತ್ತರಕೂ ಘಮಘಮಿಸುತ್ತಿದ್ದಾರೆ. ಇದು ಎಂದೂ ಬಾಡದ ದೇವ ಕುಸುಮ ಇದಕ್ಕಿಲ್ಲ ಯಾವುದೂ ಸರಿಸಮ!

**'ಕೂಜಂತಂ ರಾಮ ರಾಮೇತಿ
ಮಧುರ ಮಧುರಾಕ್ಷರಮ್
ಆರುಹ್ಯ ಕವಿತಾ ಶಾಖಾಮ್
ವಂದೇವಾಲ್ಮೀಕಿಕೋಕಿಲಮ್'**

ಕಾವ್ಯವೆಂಬ ಮರದ ಮೇಲೆ ಕುಳಿತು "ರಾಮ ರಾಮಾ"ಎಂದು ಹಾಡುತ್ತಿರುವ ವಾಲ್ಮೀಕಿ ಎಂಬ ಕೋಗಿಲೆಗೆ ವಂದನೆ ಎಂಬುದು ಇದರರ್ಥ. ವಾಲ್ಮೀಕಿ ಮಹರ್ಷಿಯನ್ನು ಕೊಂಡಾಡುವ ಈ ಶ್ಲೋಕವು ಬುಧ ಕೌಶಿಕ ಋಷಿಯು ಬರೆದಿರುವ ಶ್ರೀರಾಮ ರಕ್ಷಾ ಸ್ತೋತ್ರದಲ್ಲಿದೆ. ಪ್ರಪಂಚದಲ್ಲೇ ಬಹಳ ಪ್ರಾಚೀನ ಮಹಾ ಕಾವ್ಯವೆಂದು ಹೇಳಲಾಗುವ ರಾಮಾಯಣ ಮಹಾಕಾವ್ಯದ ಕರ್ತೃ ವಾಲ್ಮೀಕಿ ಮಹರ್ಷಿಗಳ ಬಗ್ಗೆ ಈ ಶ್ಲೋಕವು ವರ್ಣಿಸುತ್ತದೆ.ಇದು ಅತ್ಯಂತ ಸರಳವೂ, ಸುಲಲಿತವೂ, ಸುಂದರವೂ ಆಗಿದೆ.

ತ್ರೇತಾಯುಗದಲ್ಲಿ ಆಗಿ ಹೋದ ಮಹಾ ಜ್ಞಾನಿಗಳು ವಾಲ್ಮೀಕಿ ಮಹಾಮುನಿಗಳು. ಇವರು ಬರೆದ ರಾಮಾಯಣ ಮಹಾಕಾವ್ಯವು ಮಾನವ ಕೋಟಿಗೆ ಮಹಾ ಮಾರ್ಗದರ್ಶನ. ತಮ್ಮ ಮಹತ್ಕೃತಿಯಂತೆಯೇ ಈ ಮಹರ್ಷಿಯ ಬದುಕು ಕೂಡ ಮಹಾ ರೋಚಕ, ಅಷ್ಟೇ ಬೋಧ ಪ್ರದಾಯಕ. ಒಂದು ರೀತಿ ಇವರೇ ಒಂದು ಜ್ಞಾನದ ಮಹಾ ಪಾಠಶಾಲೆ.ನಮ್ಮ ನೆಲದ ಸಿರಿ ಹಿರಿಮೆಯನ್ನು ಹೆಚ್ಚಿಸಿರುವ ಇಂತಹ ಮೇರು ಕೃತಿ ರಾಮಾಯಣವನ್ನು ರಚಿಸಿದ ವಾಲ್ಮೀಕಿ ಮಹರ್ಷಿಗಳು ಉತ್ತರ ರಾಮಾಯಣದಲ್ಲಿ ಸ್ವತಃ ತಾವೇ ಒಂದು ಪಾತ್ರವಾಗಿ ಬರುತ್ತಾರೆ. ಶ್ರೀರಾಮನು ತುಂಬು ಗರ್ಭಿಣಿಯಾದ ತನ್ನ ಮಡದಿ ಸೀತಾದೇವಿಯನ್ನು ವನವಾಸಕ್ಕೆ ಕಳುಹಿಸಿದಾಗ ಸೀತಾ ಮಾತೆಗೆ ಆಸರೆ ನೀಡುವವರು ವಾಲ್ಮೀಕಿ ಮುನಿಗಳೇ. ಮುಂದೆ ಸೀತಾಮಾತೆಗೆ ಅವಳಿ ಗಂಡು ಮಕ್ಕಳು ಜನಿಸಿದಾಗ ವಾಲ್ಮೀಕಿ ಮಹರ್ಷಿಗಳೇ ಆ ಮಕ್ಕಳಿಗೆ 'ಲವ'–'ಕುಶ' ಎಂದು ನಾಮಕರಣ ಮಾಡಿ ಅವರನ್ನು ಸಕಲ ಕಲಾ ವಿದ್ಯಾ ಪಾರಂಗತರನ್ನಾಗಿ ಮಾಡುತ್ತಾರೆ. ರಾಮನೇ ಕಥಾನಾಯಕ ಆಗಿರುವ ರಾಮಾಯಣ ಮಹಾಕಾವ್ಯವನ್ನು ಅವರಿಗೆ ಹೃನ್ಮನ ಮುಟ್ಟುವಂತೆ ಹೇಳಿಕೊಟ್ಟು ಅದನ್ನು ಸುಶ್ರಾವ್ಯವಾಗಿ ಗಾಯನ ಮಾಡುವುದನ್ನೂ ಕಲಿಸಿಕೊಡುತ್ತಾರೆ. ಶ್ರೀರಾಮನ ಅಶ್ವಮೇಧ ಯಾಗದ ಸಂದರ್ಭದಲ್ಲಿ ರಾಮನ ಮಕ್ಕಳಾದ ಲವ–ಕುಶರು ಶ್ರೀರಾಮ ಚರಿತೆಯನ್ನು ಹಾಡುವಂತೆ ಮಾಡುತ್ತಾರೆ. ನಂತರ ಸೀತಾ ಮಾತೆಯನ್ನು ಅವರ ಮಕ್ಕಳಾದ ಲವ–ಕುಶರೊಡನೆ ರಾಮನ ಅರಮನೆಗೆ ಕಳುಹಿಸಿ ಕೊಡುತ್ತಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಮೂವರು ಆರೋಪಿಗಳ ಪತ್ತೆಗೆ NIA ತಲಾ 2 ಲಕ್ಷ ರೂ. ಬಹುಮಾನ ಘೋಷಣೆ

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪತ್ತೆಗೆ ಎನ್‌ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ.

ಆರೋಪಿಗಳಾದ ನೌಷದ್, ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರಹಮಾನ್‌ನ ಸುಳಿವು ನೀಡಿದವರಿಗೆ ತಲಾ 2 ಲಕ್ಷ ನಗದು ಬಹುಮಾನವನ್ನು ಎನ್‌ಐಎ ಘೋಷಿಸಿದೆ. ಈ ಮೂವರು ಆರೋಪಿಗಳು ನಿಷೇಧಿತ ಪಿಎಫ್‌ಐ ಕಾರ್ಯಕರ್ತರಾಗಿದ್ದು ಈ ಹಿಂದೆ ಎನ್‌ಐಎ ಅಧಿಕಾರಿಗಳು ನೌಷಾದ್ ಮನೆ ಮೇಲೆ ದಾಳಿ ನಡೆಸಿ ಶರಣಾಗುವಂತೆ ನೋಟಿಸ್ ನೀಡಿದ್ದರು.

ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ: 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಎನ್‌ಐಎ ಹಲವು ಆರೋಪಿಗಳನ್ನು ಬಂಧಿಸಿದೆ.

ಜಗತ್ತಿನ ಕಷ್ಟಕ್ಕೆ ಮಿಡಿಯುವ ಪ್ರಧಾನಿಗಳೇ ಕನ್ನಡಿಗರ ಬಗ್ಗೆ ಕಠೋರ ನಿಲುವು ತರವೇ...!

● ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ● ಬರ ಪರಿಹಾರ ಕೋರಲು ಬಂದ ಸಚಿವರಿಗೆ ಸಮಯವನ್ನೇ ನೀಡದೇ ಇರುವುದು ಸರಿಯೇ?

ಬೆಂಗಳೂರು, ಅ.27(ಕೆಎಂಶಿ)–



ಜಗತ್ತಿನ ಕಷ್ಟ–ದುಃಖಕ್ಕೆಲ್ಲಾ ಮಿಡಿಯುವ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಿಗರ ಬಗ್ಗೆ ಕಠೋರ ನಿಲುವು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದ 216 ತಾಲೂಕುಗಳು ಬರಕ್ಕೆ ಸಿಲುಕಿ ರೈತರು ಮತ್ತು ಜನರು ನರಳುತ್ತಿದ್ದರೂ ಕೇಂದ್ರ, ಕರ್ನಾಟಕದ ಕಡೆಗೆ ಗಮನವನ್ನೇ ಹರಿಸುತ್ತಿಲ್ಲ ಎಂದಿದ್ದಾರೆ.

ಬರ ಪರಿಹಾರದ ನೆರವಿಗಾಗಿ ದೆಹಲಿಗೆ ತೆರಳಿದ ರಾಜ್ಯದ ನಾಲ್ಕು ಸಂಪುಟ ದರ್ಜೆ ಸಚಿವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿಗೆ ಸಮಯಾವಕಾಶ ನೀಡಿಲ್ಲ ಎಂದು ಟೀಕಿಸಿದರು.

ಸಚಿವರು ಕೃಷಿ ಮಂತ್ರಾಲಯದ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ಹಿಂದಿರುಗಿದ ಹಿನ್ನೆಲೆಯಲ್ಲಿ ಬೇಸತ್ತ ಮುಖ್ಯಮಂತ್ರಿಗಳು, ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಟುವಾಗಿ ಟ್ವೀಟ್ ಮಾಡಿದ್ದಾರೆ.

ಬರ ಪರಿಹಾರಕ್ಕಾಗಿ ಕೇಂದ್ರದಿಂದ ನಯಾ ಪೈಸೆ ಹಣ ಬಿಡುಗಡೆಯಾಗಿಲ್ಲ. ಮೋದಿ ಅವರೇ ಇಡೀ ಜಗತ್ತಿನ ಕಷ್ಟ–ಸುಖಗಳಿಗೆ ಮಿಡಿಯುತ್ತೀರಿ. ಇಲ್ಲಿ ನಿಮ್ಮ ಪಕ್ಷವನ್ನು ಕಡೆಗಣಿಸಿದ್ದಕ್ಕೆ ನಮ್ಮ ಜನರಿಗೆ ಶಿಕ್ಷೆಯೇ?

ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂದಿದ್ದಾರೆ.

2017ರಲ್ಲಿ ನಾನೇ ಮುಖ್ಯಮಂತ್ರಿಯಾಗಿದ್ದೆ. ಅಂದು ಬರಪರಿಹಾರಕ್ಕಾಗಿ 30 ಸಾವಿರ ಕೋಟಿ ನಷ್ಟವಾಗಿದೆ ಎಂದು ಮನವಿ ಸಲ್ಲಿಸಿದ್ದಕ್ಕೆ ನೀವು ಕೇವಲ 1435 ಕೋಟಿ ರೂ. ಪರಿಹಾರ ನೀಡಿದ್ದಿರಿ.

ಆದರೆ, ಇದೇ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ 8195 ಕೋಟಿ ರೂ. ಗುಜರಾತಿಗೆ 3894 ಕೋಟಿ ರೂ., ರಾಜಸ್ಥಾನಕ್ಕೆ 2153 ಕೋಟಿ ರೂ. ಪರಿಹಾರ ನೀಡಿದ್ದಿರಿ. ಈ ಮೂರು ರಾಜ್ಯಗಳು ಅಂದು ಬಿಜೆಪಿ ಆಡಳಿತವಿದ್ದವು. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವೆಂದು ನಿಮ್ಮ ಮಲತಾಯಿ ಧೋರಣೆ ಅಂದೇ ತೋರಿಸಿದ್ದು, ಇಂದೂ ಮುಂದುವರೆಸಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಮತ ನೀಡದಿದ್ದರೆ, ಕರ್ನಾಟಕ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಿರಿ. ಅದನ್ನು ಸಾಬೀತು ಮಾಡಿ ರಾಜ್ಯದ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಿದ್ದೀರಿ.

ಕಳೆದ ಐದು ದಶಕಗಳ ನಂತರ ಕಂಡರಿಯದ ಬರದ ಛಾಯೆಯಲ್ಲಿ ರಾಜ್ಯ ಸಿಲುಕಿದೆ. ನಮ್ಮ ಜಲಾಶಯಗಳಲ್ಲಿ ಶೇ.50 ಕ್ಕಿಂತ ಕಡಿಮೆ ನೀರಿನ ಶೇಖರಣೆ ಇದೆ.

ರೈತರು ಬಿತ್ತನೆ ಮಾಡಿದ ಬೆಳೆ ಫಸಲು ನೀಡುತ್ತಿಲ್ಲ. ವಿದ್ಯುತ್ ಅಭಾವ ಸೃಷ್ಟಿಯಾಗಿದೆ. ಆದರೆ, ನಮ್ಮ ಜನಕ್ಕೆ ಸರ್ಕಾರ ಗ್ಯಾರಂಟಿ ನೀಡಿ ರಕ್ಷಿಸುತ್ತಿದೆ ಆದರೆ, ನಿಮ್ಮಿಂದ ಸಂಕಷ್ಟದಲ್ಲಿರುವ ರೈತರಿಗೆ ಕಿಂಚಿತ್ತೂ ಪರಿಹಾರ ಬೇಡವೇ ಎಂದು ಪ್ರಧಾನಿ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಚಂದ್ರ ಗ್ರಹಣ ಶಾಂತಿ

ಮೈಸೂರು, ಅ.27–ನಾಳೆ (ಅ.28) ಚಂದ್ರ ಗ್ರಹಣವಿರುವುದರಿಂದ ಅ.29ರಂದು ಬೆಳಗ್ಗೆ ಮೇಷ, ವೃಷಭ, ಕನ್ಯಾ ಮತ್ತು ಮಕರ ರಾಶಿಯವರಿಗೆ ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಪ್ರತ್ಯೇಕ ಸಂಕಲ್ಪದೊಂದಿಗೆ ಗ್ರಹಣ ಶಾಂತಿ ಮಾಡಲಾಗುವುದು. ಸಂಕಲ್ಪವು ಶನಿವಾರ ಸಂಜೆ 4 ರಿಂದ ರಾತ್ರಿ 9.30ರವರೆಗೆ ಹಾಗೂ ಭಾನುವಾರ ಬೆಳಗ್ಗೆ 7.30 ರಿಂದ 11 ಗಂಟೆವರೆಗೆ ಮಾಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೈಸೂರು ರೇಸುಗಳು

15ನೇ ದಿನ, ಶನಿವಾರ 28-10-2023

ಇಂದಿನ ರೇಸಿಗೆ ನಮ್ಮ ಆಯ್ಕೆ

(ಮೊದಲನೇ ರೇಸ್ ಮಧ್ಯಾಹ್ನ 2.00 ಗಂಟೆಗೆ)

I. **ಶರಣ್ ಲಕ್ಷ್ಮಣನ್ ಮೆಮೋರಿಯಲ್ ಟ್ರೋಫಿ ಡಿ1–1200 ಮೀ.** ರೇಟೆಡ್ 20 ರಿಂದ 45. (ಮೈಸೂರ್ ಬೇಸ್ಡ್ ಹಾರ್ಸ್). ಮ.2.00ಕ್ಕೆ
1. ಮೇಬರಿ 2. ಮಿಸ್ಟಿಕ್ ಡಿವೈನ್ 3. ಅನುಸ್ತುಭ

II. **ಶ್ರೀ ಸಿ.ಶೇಷಚಲಂ ಮೆಮೋರಿಯಲ್ ಟ್ರೋಫಿ–1400 ಮೀ.** ರೇಟೆಡ್ 20 ರಿಂದ 45. (ಮೈಸೂರ್ ಬೇಸ್ಡ್ ಹಾರ್ಸ್). ಮ.2.30ಕ್ಕೆ
1. ಅತುಲ್ಯ 2. ಕಂಟ್ರಿ ಮ್ಯಾಜಿಕ್ 3. ಡೀಮೆಡ್ ಟು ಪೈರ್

III. **ಆರ್.ಎಂ.ಪುಟ್ಟಣ್ಣ ಮೆಮೋರಿಯಲ್ ಟ್ರೋಫಿ–1200 ಮೀ.** 3 ವರ್ಷ ಟರ್ಮ್ಸ್. ಮ.3.00ಕ್ಕೆ
1 ಸ್ಟಾರ್ ಕಾನ್‌ಸೆಪ್ಟ್ 2. ಕ್ರಾಸ್ ವಾಟರ್ 3 ಚಿಲ್ಲಿ ಲೇಡಿ

IV. **ಹೆಚ್.ಪಿ.ವಿಶ್ವನಾಥ್ ಮೆಮೋರಿಯಲ್ ಟ್ರೋಫಿ–1400 ಮೀ.** ರೇಟೆಡ್ 60 ಮತ್ತು ಮೇಲ್ವರ್ಗ. ಸಂ.3.30ಕ್ಕೆ
1. ಐರನ್ ಕ್ಲಾಡ್ 2. ವಿವಾಲ ವೀದ 3. ಕ್ಲೇವರ್ ಹಾನ್ಸ್

V. **ಮೈಸೂರ್ ರೇಸ್ ಕ್ಲಬ್ ಆ್ಯನಿವರ್ಸರಿ ಕಪ್–1400 ಮೀ.** 3 ವರ್ಷದ (ಟರ್ಮ್ಸ್). ಸಂ.4.00ಕ್ಕೆ
1. ವಿಜಯ ಪಾಲ್ಕನ್ 2. ಪ್ರೈಸ್‌ಲೆಸ್ ಗೋಲ್ಡ್ 3. ಓ ಹ್ಯಾನ್ ಸಿನಿ

VI. **ಬೊಟ್ಟೋಲೋಂಡ ಟ್ರೋಫಿ–1600 ಮೀ.** ರೇಟೆಡ್ 40 ರಿಂದ 65. ಸಂ.4.30ಕ್ಕೆ
1 ಮೈಟಿ ಜೂ 2 ಏಂಜಲ್ಸ್ 3. ಆರ್ಮ್‌ಸ್ಟ್ರಾಂಗ್

VII. **ಶರಣ್ ಲಕ್ಷ್ಮಣನ್ ಮೆಮೋರಿಯಲ್ ಟ್ರೋಫಿ ಡಿ2–1200 ಮೀ.** ರೇಟೆಡ್ 20 ರಿಂದ 45. (ಮೈಸೂರ್ ಬೇಸ್ಡ್ ಹಾರ್ಸ್). ಸಂ.5.00ಕ್ಕೆ
1 ಬ್ಯೂಟಿಫುಲ್ ಒಬಿಲಿವಿಯನ್ 2 ಸರ್ವೋತ್ತಮ್ 3. ಲೆಪಾರ್ಡ್

ದಿನದ ಅತ್ಯುತ್ತಮ........................	: ಮೈಟಿ ಜೂ
ಡಬ್ಬಲ್.............................	: ಐರನ್ ಕ್ಲಾಡ್, ಬ್ಯೂಟಿಫುಲ್ ಒಬಿಲಿವಿಯನ್
ಜಾಕ್‌ಪಾಟ್.........................	: 3, 4, 5, 6 ಮತ್ತು 7
ಮಿನಿ ಜಾಕ್‌ಪಾಟ್......................	: 4, 5, 6 ಮತ್ತು 7
I ಟ್ರಿಬಲ್..........................	: 2, 3 ಮತ್ತು 4
II ಟ್ರಿಬಲ್.........................	: 5, 6 ಮತ್ತು 7
ಎಕ್ಸ್‌ಆಕ್ಟ್...........................	: 1 ರಿಂದ 7

ಟಿಪ್‌ಸ್ಟರ್ ಪಿಜಿಸಿ

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com



ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ


ಅಕ್ಟೋಬರ್ 28 ಶನಿವಾರ 2023

ಸಂಪುಟ: 44 | ಸಂಚಿಕೆ: 192 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ– ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.co

₹4



ಮುಂದಿನ ಏಪ್ರಿಲ್–ಮೇನಲ್ಲಿ ಲೋಕಸಭಾ ಚುನಾವಣೆ

ಚುನಾವಣಾ ಆಯೋಗದಿಂದ ಸಿದ್ಧತೆ; ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಮಾಹಿತಿ



- ಡಿ.9ರವರೆಗೆ ಕಾಲಾವಕಾಶ
- ಜ.5 ಅಂತಿಮ ಪಟ್ಟಿ ಪ್ರಕಟ





- ರಾಜ್ಯದಲ್ಲಿ ಹಾಲಿ 5,33,77,162 ಮತದಾರರಿದ್ದಾರೆ;



- 80 ವರ್ಷ ಮೇಲ್ಪಟ್ಟವರು 11,76,093 ಮಂದಿ
- ಅತೀ ಹೆಚ್ಚು ಮತದಾರರು ಬೆಳಗಾವಿಯಲ್ಲಿದ್ದರೆ;
- ಕಡಿಮೆ ಕೊಡಗಿನಲ್ಲಿದ್ದಾರೆ

ಬೆಂಗಳೂರು, ಅ.27(ಕೆಎಂಶಿ)– ಮುಂಬರುವ ಏಪ್ರಿಲ್–ಮೇ ತಿಂಗಳಲ್ಲಿ ಜರುಗಲಿರುವ ಲೋಕ ಸಭಾ ಚುನಾವಣೆಗೆ ಭಾರತದ ಚುನಾವಣಾ ಆಯೋಗ ಅಖಾಡಕ್ಕೆ ಅಣಿ ಮಾಡಿದೆ.

ಭಾರತದ ಚುನಾವಣಾ ಆಯೋಗದ ನಿರ್ದೇಶನ ದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಇಲ್ಲಿನ 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪರಿಷ್ಕರಣೆಗೆ ಚಾಲನೆ ನೀಡಿದೆ.

2024ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದ್ದು, ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿದೆ ಎಂಬುದನ್ನು ಪರಿಶೀಲಿಸಬಹುದು.

ಹೊಸ ಸೇರ್ಪಡೆ, ತಿದ್ದುಪಡಿಗಳಿಗೆ ಡಿ.9ರವರೆಗೂ ಕಾಲಾವಕಾಶ ನೀಡಿದೆ. ಇಂದಿನಿಂದ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕೈಗೊಂಡಿದೆ. ಈ ಅವಧಿಯಲ್ಲಿ ಕರಡು ಪಟ್ಟಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸ ಬಹುದಾಗಿದೆ. ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದರು.

ಪ್ರಸ್ತುತ 5,33,77,162 ಮತದಾರರಿದ್ದು, ಅವರಲ್ಲಿ 2,68,02,838 ಪುರುಷರು, 2,65,69,428 ಮಹಿಳೆ ಯರು ಹಾಗೂ 4,896 ಇತರೆ ಮತದಾರರು ಮತ್ತು 47,172 ಸೇವಾ ಮತದಾರರು ಕರಡು ಪಟ್ಟಿಯಲ್ಲಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು 7,06,207 ಹೆಚ್ಚು ಮತದಾರರನ್ನು ಹೊಂದಿದ್ದರೆ, ಶೃಂಗೇರಿ ವಿಧಾನಸಭಾ ಕ್ಷೇತ್ರವು 1,66,907 ಕಡಿಮೆ ಮತದಾರರನ್ನು ಹೊಂದಿದೆ.

ಶೇ.100ರಷ್ಟು ಭಾವ ಚಿತ್ರ ಹಾಗೂ ಮತದಾರರ ಗುರುತಿನ ಚೀಟಿಯನ್ನು ಮುದ್ರಿಸಲಾಗಿದೆ. 18–19 ವಯೋಮಾನದ 13,45,707 ಯುವ ಮತದಾರರಿದ್ದು, 80 ವರ್ಷಕ್ಕೆ ಮೇಲ್ಪಟ್ಟ 11,76,093 ಮತದಾರರಿದ್ದಾರೆ.

ವಿಕಲಚೇತನ 5,66,777, ಸಾಗರೋತ್ತರ ಮತದಾರರು 3,055, ತೃತೀಯ ಲಿಂಗಿಗಳು 4,896 ಇದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಮತದಾರರಿಗೆ 58,834 ಮತಗಟ್ಟೆಗಳನ್ನು ತೆರೆಯಲಾಗು ವುದು. ಕಳೆದ ಬಾರಿಗಿಂತ 845 ಮತಗಟ್ಟೆಗಳನ್ನು ಹೆಚ್ಚು ವರಿಯಾಗಿ ಸೇರಿಸಲಾಗಿದೆ ಎಂದರು. ಒಟ್ಟಾರೆ ರಾಜ್ಯ ದಲ್ಲಿ ಮಹಿಳೆಯರಿಗಿಂತ ಪುರುಷರೇ ಹೆಚ್ಚಾಗಿದ್ದರೂ 115 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಹೆಚ್ಚಿದ್ದಾರೆ. ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಅತಿಹೆಚ್ಚು ಮತದಾರ ರನ್ನು ಹೊಂದಿದ್ದರೆ, ಕೊಡಗು ಅತಿ ಕಡಿಮೆ ಮತದಾರ ರನ್ನು ಹೊಂದಿದೆ. ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯ ಚುನಾವಣಾಧಿಕಾರಿ, ಮತದಾನ ಪಟ್ಟಿಯಲ್ಲಿ ಹೆಸರಲ್ಲ ಎಂದು ಆಕ್ಷೇಪಿಸುವ ಬದಲು ಈಗ ಸರಿಪಡಿಸಿ ಕೊಳ್ಳಲು ಇರುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು. ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿಲ್ಲ. ಹೊಸ ಮತದಾರರು ನಮೂನೆ 6, ತಿದ್ದುಪಡಿಗೆ ನಮೂನೆ 8 ರಲ್ಲಿ ಸಲ್ಲಿಸಬೇಕು. ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಕೆಗೆ ಅವಕಾಶವಿದೆ ಎಂದು ಹೇಳಿದರು.

ಇಂದು ರಾಹುಗ್ರಸ್ಥ ಚಂದ್ರಗ್ರಹಣ

ಸರಿರಾತ್ರಿ 1.04 ಗಂಟೆಗೆ ಪಕ್ಷ ಕಾಲ, 2.24 ಗಂಟೆಗೆ ಮೋಕ್ಷ ಕಾಲ

- ಭಾರತ ಸೇರಿದಂತೆ ಕೆಲ ರಾಷ್ಟ್ರಗಳಲ್ಲಿ ಗೋಚರ
- ದೇವಸ್ಥಾನಕ್ಕೆ ಅಕ್ಕಿ, ಉದ್ದು ದಾನ ಕೊಡಲು ಆಸ್ತಿಕರ ಸಲಹೆ




ಮೈಸೂರು, ಅ.27(ಬಿಎಲ್‌ಯು)– ನಾಳೆ ರಾಹುಗ್ರಸ್ಥ ಚಂದ್ರ ಗ್ರಹಣ ಸಂಭವಿಸಲಿದ್ದು, ಭಾರತ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಗೋಚರಿಸಲಿದೆ. ಗ್ರಹಣವು ಶನಿವಾರ ಸರಿರಾತ್ರಿ 1.04 ಗಂಟೆಗೆ ಆರಂಭವಾಗಲಿದ್ದು, 1.44 ಗಂಟೆಯ ಮಧ್ಯಕಾಲದಲ್ಲಿ ಪೂರ್ಣ ಚಂದ್ರ ಗ್ರಹಣ ಗೋಚರಿಸಲಿದೆ. 2.24 ಗಂಟೆಗೆ ಗ್ರಹಣ ಮೋಕ್ಷ ಕಾಲವಾಗಿದೆ.

ಅಶ್ವಿನಿ ನಕ್ಷತ್ರದ 4ನೇ ಪಾದದಲ್ಲಿ ಚಂದ್ರ ಗ್ರಹಣ ಗೋಚರಿ ಸಲಿದ್ದು, ಮೇಷ ಹಾಗೂ ತುಲಾ ರಾಶಿಯವರು, ಜೊತೆಗೆ ಚಿತ್ತಾ, ಸ್ವಾತಿ ಹಾಗೂ ಅಶ್ವಿನಿ ನಕ್ಷತ್ರದವರಿಗೂ ಇದರ ಪ್ರಭಾವ ವಿರುತ್ತದೆ. ಈ ಹಿನ್ನೆಲೆಯಲ್ಲಿ ಸದರಿ ರಾಶಿ ಮತ್ತು ನಕ್ಷತ್ರ ದವರು ನಾಳೆ ಹೆಚ್ಚಾಗಿ ಪ್ರಯಾಣ ಮಾಡಬಾರದು. ಈ ರಾಶಿ, ನಕ್ಷತ್ರದವರು ಸೇರಿದಂತೆ ಗರ್ಭಿಣಿಯರು, ವಯಸ್ಸಾ ದವರು, ಅಶಕ್ತರು ಹಾಗೂ ಮಕ್ಕಳು ನಾಳೆ ರಾತ್ರಿ 8 ಗಂಟೆ ಯಿಂದ ಮೋಕ್ಷ ಕಾಲದ ತನಕ ಮನೆಯಿಂದ ಹೊರಗೆ ಬರುವುದು ಉಚಿತವಲ್ಲ ಎಂದು ಜ್ಯೋತಿಷಿ ಎಂ.ಎಸ್. ರವಿಶಂಕರ್ ಸಲಹೆ ನೀಡಿದ್ದಾರೆ. ಗ್ರಹಣದ ಹಿನ್ನೆಲೆಯಲ್ಲಿ ನಾಳೆ ರಾತ್ರಿ 8 ಗಂಟೆಯೊಳಗೆ ಮಿತವಾದ ಸಾತ್ವಿಕ ಆಹಾರ ಸ್ವೀಕರಿಸಬೇಕು. ಬಳಿಕ ಮಾಡುವ ● 6ನೇ ಪುಟಕ್ಕೆ

ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರವೇಶ ನಿಷಿದ್ಧ

ಇಂದು ಸಂಜೆ 6ರಿಂದ ಭಾನುವಾರ ಬೆಳಗ್ಗೆ 7.30 ಗಂಟೆ ತನಕ ಪ್ರವೇಶ ನಿರ್ಬಂಧ



ಮೈಸೂರು, ಅ.27(ಬಿಎಲ್‌ಯು)– ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇ ಶ್ವರಿ ದೇವಸ್ಥಾನವನ್ನು ಶನಿವಾರ ಸಂಜೆ 6 ಗಂಟೆಯಿಂದ ಮುಚ್ಚಲಾಗುತ್ತಿದೆ. ಚಂದ್ರಗ್ರಹಣವು ಶನಿವಾರ ಸರಿರಾತ್ರಿ 1.04 ಗಂಟೆಯಿಂದ 2.24 ಗಂಟೆವರೆಗೆ ಅಂದರೆ ಸರಿಯಾಗಿ 1.20 ನಿಮಿಷಗಳ ಕಾಲ ಇರಲಿದೆ.

ಈ ಹಿನ್ನೆಲೆಯಲ್ಲಿ ನಾಳೆ ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 7.30 ಗಂಟೆ ತನಕ ಚಾಮುಂಡೇಶ್ವರಿ ದೇವಾಲಯವನ್ನು ಮುಚ್ಚಲಾಗುತ್ತದೆ. ನಿನ್ನೆ ನಡೆದ ರಥೋ ತ್ಸವದ ತರುವಾಯ ಸಾಂಪ್ರದಾಯಿಕ ಹಾಗೂ ಧಾರ್ಮಿಕ ವಿಧಿ ವಿಧಾನದಂತೆ ಶನಿವಾರ ತೆಪ್ಪೋತ್ಸವ ನಡೆಯಲಿದೆ. ಚಾಮುಂಡೇಶ್ವರಿಗೆ ಶನಿವಾರ ಸಂಜೆ ● 6ನೇ ಪುಟಕ್ಕೆ

ಕಾಡಾನೆ ದಾಳಿಗೆ ಆದಿವಾಸಿ ಯುವಕ ಬಲಿ

- ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ದುರ್ಘಟನೆ
- ಪತ್ನಿ ಸೌಮ್ಯಗೆ 15 ಲಕ್ಷ ರೂ. ಪರಿಹಾರ



ವಸಂತ

ಹೆಚ್.ಡಿ.ಕೋಟೆ, ಅ.27–ತಾಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ವೀರನಹೊಸಹಳ್ಳಿ ವಲಯದ ಭೀಮನ ಹಳ್ಳಿ ಸಮೀಪದ ಮಾಸ್ತಿಗುಡಿ ಪುನರ್ವಸತಿ ಕೇಂದ್ರ ದಲ್ಲಿ ಗುರುವಾರ ಮಧ್ಯರಾತ್ರಿ ಆದಿವಾಸಿ ಯುವಕ ಕಾಡಾನೆ ದಾಳಿಗೆ ಬಲಿಯಾಗಿದ್ದಾನೆ.

ರಾಮ ಅವರ ಪುತ್ರ ವಸಂತ(36) ಆನೆ ತುಳಿತಕ್ಕೆ ಬಲಿಯಾದ ಆದಿವಾಸಿ ಯುವಕ. ಹಿಂದೆ ಆದಿ ವಾಸಿ ಗಳಿಗೆ ಪುನರ್ವಸತಿ ಕಲ್ಪಿಸಿದ ವೇಳೆ ಈತನ ಕುಟುಂಬಕ್ಕೆ ನೀಡಿದ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ರಾತ್ರಿ ಕಾಯಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಪ್ರತಿಭಟನೆ: ಆನೆ ತುಳಿತದಿಂದ ಮೃತಪಟ್ಟ ವಸಂತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಹಾಡಿಯ ಮಹಿಳೆಯರು ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಪುನರ್ವಸತಿ ನೆಪಹೇಳಿ ನಮ್ಮನ್ನು ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದಾರೆ. ಕೊಡಗು, ಬಳ್ಳೆ ಸೇರಿದಂತೆ ಅನೇಕ ಹಾಡಿಗಳಿಂದ ನಮ್ಮನ್ನು ಒಕ್ಕಲೆಬ್ಬಿಸಿ ಸೌಕರ್ಯ ವಿಲ್ಲದ, ಜೈಲಿನಂತಿರುವ ಈ ಪ್ರದೇಶಕ್ಕೆ ಕರೆತಂದಿದ್ದಾರೆ. ಆದರೆ, ಇಲ್ಲಿ ನಮಗೆ ಸೂಕ್ತ ರಕ್ಷಣೆ ಇಲ್ಲ. ನಾವು ಬೆಳೆದ ಬೆಳೆ ಕಾಡುಪ್ರಾಣಿಗಳ ಪಾಲಾಗುತ್ತಿದೆ. ಶುದ್ಧ ಕುಡಿಯುವ ನೀರು, ರಸ್ತೆ ಹಾಗೂ ಯಾವುದೇ ಮೂಲಸೌಕರ್ಯವಿಲ್ಲ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸುವು ದಕ್ಕೂ ಮೊದಲು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿ ಭಟನಾಕಾರರು ಪಟ್ಟುಹಿಡಿದರು. ಈ ವೇಳೆ ತಹಶೀಲ್ದಾರ್ ಸಣ್ಣರಾಮಪ್ಪ, ಪಿಎಸ್ಐ ಶಬ್ಬೀರ್ ಹುಸೇನ್ ಮಧ್ಯಪ್ರವೇಶಿಸಿ ● 6ನೇ ಪುಟಕ್ಕೆ

ವೃದ್ಧನ ಕಾಲು ಮುರಿತ



ಮಲ್ಕುಂಡಿ, ಅ.27–ಕಾಡಾನೆ ದಾಳಿಯಿಂದ ವೃದ್ಧನೋರ್ವನ ಕಾಲು ಮುರಿದಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಕುಂಡಿ ಸಮೀಪದ ಕುಡೂರು ಗ್ರಾಮದ ಬಳಿ ಶುಕ್ರವಾರ ನಡೆದಿದೆ. ನಂಜನಗೂಡು ತಾಲೂಕಿನ ಶೆಟ್ಟಹಳ್ಳಿ ಗ್ರಾಮದ ನಿವಾಸಿ ಬೊಳಯ್ಯ (75) ಕಾಲು ಮುರಿದುಕೊಂಡ ವೃದ್ಧ. ಈತ ಬೆಳಗ್ಗೆ ತಮ್ಮ ಸಂಬಂಧಿಕರ ಜಮೀನಿಗೆ ತೆರಳುವ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಇದ್ದರಿಂದ ಅವರ ಕಾಲು ಮುರಿತವಾಗಿದೆ. ತಕ್ಷಣ ಅಲ್ಲೇ ಇದ್ದ ಜನರು ಕೂಗಾಡಿದ್ದರಿಂದ ಆನೆ ಪಲಾ ಯನಗೈದಿದೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ನಿತೀನ್ ಕುಮಾರ್ ಹಾಗೂ ಸಿಬ್ಬಂದಿ ವೃದ್ಧನನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದರು.

ಕಾಂಗ್ರೆಸ್ ಸರ್ಕಾರ ಪತನ ಸಂಚು

- ಕಾಂಗ್ರೆಸ್‌ನ ಐವರು ಶಾಸಕರಿಗೆ ತಲಾ 50 ಕೋಟಿ ನಗದು, ಮಂತ್ರಿಗಿರಿ ಆಮಿಷ
- ಮಂಡ್ಯ ಶಾಸಕ ರವಿ ಕುಮಾರ್ ಗಣಿಗ, ಬೇಳೂರು ಗೋಪಾಲಕೃಷ್ಣ ಆರೋಪ
- ಈ ಹಿಂದೆ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾಜಿ ಸಿಎಂ ಬಿಎಸ್‌ವೈ ಮಾಜಿ ಆಪ್ತ ಸಹಾಯಕ ಸಂತೋಷ್ ಮತ್ತೆ ಆ್ಯಕ್ಟೀವ್ ಆಗಿದ್ದಾರಂತೆ!



ರವಿಕುಮಾರ್ ಗಣಿಗ

ದಾವಣಗೆರೆ/ಬೆಂಗಳೂರು, ಅ.27– ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿ ಸುವ ನಿಟ್ಟಿನಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಯುತ್ತಿದ್ದು, ಐವರು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ನಗದು ಹಾಗೂ ಮಂತ್ರಿಗಿರಿಯ ಆಮಿಷ ಒಡ್ಡಲಾಗಿದೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಮತ್ತು ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾ ರವನ್ನು ಆಪರೇಷನ್ ಕಮಲದ ಮೂಲಕ ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾಲಿ ಜೆಡಿಎಸ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರ ಮಾಜಿ ಆಪ್ತ ಸಹಾ ಯಕ ಎನ್.ಆರ್.ಸಂತೋಷ್ ಮತ್ತೆ ಆ್ಯಕ್ಟೀವ್ ಆಗಿದ್ದಾರೆ ಎಂದಿರುವ ರವಿ ಗಣಿಗ, ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರೂ ಕೂಡ ಆತ ಇನ್ನೂ ಪಾಠ ಕಲಿತಿಲ್ಲ ಎಂದರು. ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಕಾಂಗ್ರೆಸ್‌ನ ಹಿರಿಯ ಹಾಗೂ ಹೊಸ ಐವರು ಶಾಸಕರನ್ನು ಭೇಟಿ ಮಾಡಿದ ಸಂತೋಷ್, ತಲಾ 50 ಕೋಟಿ ರೂ. ನಗದು ನೀಡುವುದಾ ಗಿಯೂ, ತಾನೇ ದೆಹಲಿಗೆ ಕರೆದೊಯ್ದು ಅಮಿತ್ ಶಾ ಅವರನ್ನು ಭೇಟಿ ಮಾಡಿ ಸುವುದಾಗಿಯೂ ಆಮಿಷವೊಡ್ಡಿದ್ದಾನೆ. ಒಂದು ವೇಳೆ ತನ್ನೊಂದಿಗೆ ಬರಲು ಇಷ್ಟವಿಲ್ಲದಿದ್ದರೆ ವಿಶೇಷ ವಿಮಾನದ ಮೂಲಕ ದೆಹಲಿಗೆ ಕಳುಹಿಸಿಕೊಡುವು ದಾಗಿ ಶಾಸಕರಿಗೆ ಹೇಳಿರುವ ಆತ, ಮಂತ್ರಿಗಿರಿ ಕೊಡಿಸುವುದಾಗಿಯೂ ಭರ ವಸೆ ನೀಡಿದ್ದಾನೆ. ಇದಕ್ಕೆ ಸಂಬಂಧ ಪಟ್ಟಂತೆ ವೀಡಿಯೋ ಮತ್ತು ಆಡಿಯೋ ದಾಖಲೆಗಳು ತಮ್ಮ ಬಳಿ ಇದ್ದು, ಮುಂದಿನ ದಿನಗಳಲ್ಲಿ ಅದನ್ನು ಬಿಡುಗಡೆ ಮಾಡುವುದಾಗಿ ಹೇಳಿದರು. ಸಂತೋಷ್ ಆಮಿಷವೊಡ್ಡಿರುವ ವಿಚಾರವನ್ನು ಕಾಂಗ್ರೆಸ್ ಪ್ರಾಮಾಣಿಕ ಶಾಸಕರು ಪಕ್ಷದೊಂದಿಗೆ ಹಂಚಿಕೊಂಡಿದ್ದಾರೆ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ● 6ನೇ ಪುಟಕ್ಕೆ

ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಲು ಸರ್ಕಾರ ಪತನ ಸಂಚು!

ದಾವಣಗೆರೆ/ಬೆಂಗಳೂರು, ಅ.27–ಎರಡೂವರೆ ವರ್ಷದ ನಂತರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವನ್ನೇ ಪತನಗೊಳಿಸಲು ಸಂಚು ರೂಪಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕರಾದ ರವಿ ಗಣಿಗ ಮತ್ತು ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿರುವ ಹಿರಿಯ ನಾಯಕರು. ಎರಡೂವರೆ ವರ್ಷದ ಬಳಿಕ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ. ಹೀಗಾಗಿ ಶಿವಕುಮಾರ್ ಅವರು ರಾಜಕೀಯವಾಗಿ ಮೇಲಕ್ಕೆ ಬರಬಾರದು ಎಂಬ ನಿಟ್ಟಿನಲ್ಲಿ ಸರ್ಕಾರವನ್ನು ಕೆಡವುವ ಪ್ರಯತ್ನ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಯಾವುದೇ ಆಮಿಷಕ್ಕೂ ಬಲಿಯಾಗುವುದಿಲ್ಲ. ಎರಡೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮರ್ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಈ ಇಬ್ಬರೂ ಶಾಸಕರು ಹೇಳಿದ್ದಾರೆ.

ಮೈಸೂರು ಪಿಕೆಟಿಬಿ ಆವರಣದಲ್ಲಿ ತಿಂಗಳೊಳಗೆ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಆರಂಭ

- ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಘೋಷಣೆ
- ಮೈಸೂರು ಮೆಡಿಕಲ್ ಕಾಲೇಜು ಶತಮಾನೋತ್ಸವ ಸಂದರ್ಭದಲ್ಲಿ ಸಾಕಷ್ಟು ಕೊಡುಗೆ

ಮೈಸೂರು, ಅ.27(ಎಸ್‌ಬಿಡಿ)– ಮೈಸೂರಿನ ಪಿಕೆಟಿಬಿ ಆವರಣದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ತಿಂಗಳೊಳಗೆ ಅಡಿ ಗಲ್ಲು ಹಾಕಲಾಗುವುದು ಎಂದು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ತಿಳಿಸಿದರು.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಎಂಎಂ ಸಿಆರ್‌ಐ)ಯ ಶತಮಾನೋತ್ಸವ ಸಂಭ್ರಮಾ ಚರಣೆ ಅಂಗವಾಗಿ ಸಂಸ್ಥೆಯ ನೂತನ ಗ್ರಂಥಾಲಯ ಕಟ್ಟಡದಲ್ಲಿ ಏರ್ಪಡಿಸಿರುವ ವೈದ್ಯಕೀಯ ವಸ್ತು ಪ್ರದರ್ಶನವನ್ನು ಶುಕ್ರ ವಾರ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದರು.

ಮೈಸೂರಿನ ಕೆಆರ್‌ಎಸ್ ರಸ್ತೆಯ ಪಿಕೆಟಿಬಿ ಆವರಣದ ಐದು ಎಕರೆ ಜಾಗ ದಲ್ಲಿ ಕ್ಯಾನ್ಸರ್ ಆಸ್ಪತ್ರೆ(ಕಿದ್ವಾಯಿ ಸ್ಮಾರಕ ಅಂಕೊಲಾಜಿ ಆಸ್ಪತ್ರೆ ಘಟಕ) ನಿರ್ಮಾ ಣಕ್ಕೆ ತಿಂಗಳೊಳಗೆ ಅಡಿಗಲ್ಲು ಹಾಕಲಾ ಗುವುದು. ಎಂಎಂಸಿಆರ್‌ಐನಲ್ಲಿ ಸಾಮಾನ್ಯ ಹೊರ ರೋಗಿಗಳ ವಿಭಾಗ(ಕಾಮನ್ ಓಪಿಡಿ) ಮಾಡಬೇಕೆಂಬ ಪ್ರಸ್ತಾವನೆ ಇದೆ. ಸಂಸ್ಥೆಯ ಶತಮಾನೋತ್ಸವ ಹಿನ್ನೆಲೆಯಲ್ಲಿ ಸರ್ಕಾರ ಮತ್ತಷ್ಟು ಹೊಸ ಕೊಡುಗೆ ನೀಡಲಿದೆ. ಈ ಬಗ್ಗೆ ಈಗಲೇ ಹೇಳುವುದಿಲ್ಲ. ಆದರೆ ಮುಖ್ಯಮಂತ್ರಿಗ ಳೊಂದಿಗೆ ಚರ್ಚೆ ಮಾಡಿ, ಬಜೆಟ್‌ನಲ್ಲಿ ಘೋಷಣೆ ಮಾಡಲಾಗುವುದು. ಸರ್ಕಾ ರದ ಕೊಡುಗೆಗಳ ಬಗ್ಗೆ ಮುಖ್ಯಮಂತ್ರಿ ಗಳೇ ಹೇಳುತ್ತಾರೆ ಎಂದರು.



ಮೈಸೂರು ಮೆಡಿಕಲ್ ಕಾಲೇಜಲ್ಲಿ ಏರ್ಪಡಿಸಿರುವ ವೈದ್ಯಕೀಯ ವಸ್ತುಪ್ರದರ್ಶನವನ್ನು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವೀಕ್ಷಿಸಿದರು.

ಮೂರು ತಿಂಗಳಲ್ಲಿ ಭರ್ತಿ: ಮೈಸೂರು ಮೆಡಿಕಲ್ ಕಾಲೇಜಿನ ಮೆಡಿಕಲ್ ಸೀಟ್ ಗಳ ಸಂಖ್ಯೆಯನ್ನು 150 ರಿಂದ 200ಕ್ಕೆ ಹೆಚ್ಚಿಸಲು ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಕೆಲವೊಂದು ಕೊರತೆಗಳಿರುವು ದಾಗಿ ಈ ಹಿಂದೆ ಪರಿಶೀಲಿಸಿದ್ದ ಭಾರತೀಯ ವೈದ್ಯಕೀಯ ಮಂಡಳಿ(ಎಂಸಿಐ) ತಿಳಿಸಿತ್ತು. ಹಾಗಾಗಿ ಮಂಜೂರಾತಿ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಿದ್ದೇನೆ. 44 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು ಇನ್ನು ಮೂರು ತಿಂಗಳಲ್ಲಿ ನೇಮ ಕಾತಿ ಮಾಡಲಾಗುವುದು. 10 ಅಸೋಸಿ ಯೇಟ್ ಪ್ರೊಫೆಸರ್ ಹುದ್ದೆಗೆ ಬಡ್ತಿ ಮೂಲಕ ನಿಯೋಜನೆಯಾಗಬೇಕಿದೆ. ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳೂ ಸಾಕಷ್ಟು ಖಾಲಿ ಇವೆ. ಮಂಜೂರಾಗಿರುವ ನರ್ಸಿಂಗ್ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಮೂಲಕ ನೇಮಕಾತಿ ನಡೆಯಬೇಕಿರುವುದರಿಂದ ಆ ಪ್ರಕ್ರಿಯೆ ತಡವಾಗಬಹುದು. ಆದರೆ ನೂರಕ್ಕೆ ನೂರರಷ್ಟು ಹುದ್ದೆಗಳನ್ನು ಭರ್ತಿ ಮಾಡಿಸುತ್ತೇನೆ. ಇಟ್ಸ್ ಮೈ ಪ್ರಾಮಿಸ್ (ಇದು ನನ್ನ ಭರವಸೆ), ನೋಟ್ ಮಾಡಿಕೊಳ್ಳಿ. ಮುಂದಿನ ಬಾರಿ ಬಂದಾಗ ಈ ಬಗ್ಗೆ ನನ್ನನ್ನು ಪ್ರಶ್ನೆ ಮಾಡಬಹುದು ಎಂದು ಖಚಿತವಾಗಿ ಹೇಳಿದರು.

ಸಕಲ ಸವಲತ್ತಿಗೂ ಸಿದ್ಧ: ಮೈಸೂರು ಮೆಡಿಕಲ್ ಕಾಲೇಜಿನ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ 2015ರಲ್ಲಿ ನಮ್ಮ ಸರ್ಕಾ ರವೇ ನಿರ್ಮಿಸಿದ ಟ್ರಾಮಾ ಕೇರ್ ಸೆಂಟರ್ ಹಾಗೂ 2017ರಲ್ಲಿ ನಿರ್ಮಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭ ಮಾಡಿದ್ದೇವೆ. ● 6ನೇ ಪುಟಕ್ಕೆ

ಜಿಲ್ಲೆಗೊಂದು ವೈದ್ಯಕೀಯ ಕಾಲೇಜಿಗೆ ಕೇಂದ್ರದ ಹೊಸ ಮಾನದಂಡ ಅಡ್ಡಿ

ಮೈಸೂರು, ಅ.27(ಎಸ್‌ಬಿಡಿ)– ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ರಾಜ್ಯ ಸರ್ಕಾರದ ಉದ್ದೇ ಶಕ್ಕೆ ಕೇಂದ್ರದ ಹೊಸ ಮಾನದಂಡ ಅಡ್ಡಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಹೇಳಿದರು.

ಎಂಎಂಸಿಆರ್‌ಐ ಗ್ರಂಥಾಲಯ ಕಟ್ಟಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲೆಗೊಂದು ಮೆಡಿ ಕಲ್ ಕಾಲೇಜು ಮಾಡಬೇಕೆಂಬುದು ನಮ್ಮ ಸರ್ಕಾರದ ಪಾಲಿಸಿ. ಈ ನಿಟ್ಟಿನಲ್ಲಿ ಈಗಾಗಲೇ ಸುಮಾರು 23 ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿದ್ದೇವೆ. ಇನ್ನು ಳಿದ ಕಡೆ ಕಾಲೇಜು ಆರಂಭಿಸಲು ಸಮ ಯವಾಗಬಹುದು. ಈವರೆಗೆ ಯಾವುದೇ ನಿರ್ಬಂಧವಿರಲಿಲ್ಲ. ಆದರೆ ಇತ್ತೀಚೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎಂಎಂಸಿ) ಸುತ್ತೋಲೆ ಹೊರಡಿಸಿ, ಪ್ರತಿ 10 ಲಕ್ಷ ಜನಸಂಖ್ಯೆಗೆ 100 ವೈದ್ಯ ಕೀಯ ಸೀಟ್ ಕಲ್ಪಿಸಬಹುದು ಎಂಬ ಮಾನದಂಡ ರೂಪಿಸಿದೆ. ಆದರೆ ಈ ರಾಜ್ಯಕ್ಕೆ ಇಷ್ಟೇ ಸೀಟು ಎಂದು ನಿರ್ಬಂಧ ಹೇರಲಾಗುವುದಿಲ್ಲ. ಇದಕ್ಕೆ ನಮ್ಮ ಸಹಮತ ಇಲ್ಲ ಎಂದು ಪತ್ರ ಬರೆಯು ತ್ತಿದ್ದೇವೆ. ನಿರ್ಬಂಧ ಹೇರುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿ ಸಿದರು. ನಮ್ಮ ರಾಜ್ಯದಲ್ಲಿ ಸುಮಾರು ಏಳು ಕೋಟಿ ಜನಸಂಖ್ಯೆಯಿದ್ದು, ಸುಮಾರು 12 ಸಾವಿರ ವೈದ್ಯಕೀಯ ಸೀಟ್‌ಗಳಿವೆ. ಹಾಗಾಗಿ ಎಂಎಂಸಿ ಮಾನ ದಂಡವನ್ನು ನಾವು ಕ್ರಾಸ್ ಮಾಡಿ ದ್ದೇವೆ. ಹಾಗಾಗಿ ಈ ರೀತಿ ನಿರ್ಬಂಧ ಹೇರುವ ಪ್ರಯತ್ನ ಅವೈಜ್ಞಾನಿಕ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇನ್ನೂ ಸಾಕಷ್ಟು ಸರ್ಕಾರಿ ಮೆಡಿಕಲ್ ಕಾಲೇಜು ಮಾಡುವ ಉದ್ದೇ ಶವಿದೆ ಜೊತೆಗೆ ಸಾಕಷ್ಟು ಖಾಸಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅವ ಕಾಶವಿರುವುದರಿಂದ ● 6ನೇ ಪುಟಕ್ಕೆ

ಜೀವ ವಿಜ್ಞಾನ ಕ್ಷೇತ್ರಕ್ಕೆ ಭಾರೀ ಬೇಡಿಕೆ; ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ

● ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭವಿಷ್ಯ ● ಲೈಫ್ ಸೈನ್ಸ್ ಓದಿದ ವಿದ್ಯಾರ್ಥಿಗಳಿಗೆ ಡಿಮ್ಯಾಂಡ್ ● 21ನೇ ಶತಮಾನ ಲೈಫ್ ಸೈನ್ಸ್ ಶತಮಾನ ● ಅಭಿವೃದ್ಧಿ, ಸಂಶೋಧನೆಗೆ ಒತ್ತು ನೀಡಬೇಕು



ಮೈಸೂರು, ಅ.27(ಬಿಎಲ್‌ಯು)– ಜೀವ ವಿಜ್ಞಾನ (ಲೈಫ್ ಸೈನ್ಸ್) ಕ್ಷೇತ್ರಕ್ಕೆ ವಿಶ್ವದಾದ್ಯಂತ ಭಾರೀ ಬೇಡಿಕೆ ಇದ್ದು, ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಆರ್.ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ನಿರ್ಮಾಣ ಮಾಡಿರುವ, ಸ್ಕೂಲ್ ಆಫ್ ಸೈನ್ಸಸ್‌ನ ಲೆಕ್ಚರ್ ಹಾಲ್ ಕಾಂಪ್ಲೆಕ್ಸ್, ಸ್ಪಾರ್ಕ್ ಲೇ ಸಿನೆ ಹಾಗೂ ಔಷಧಿಯ ರಸಾಯನಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದ ಅವರು, ಲೈಫ್ ಸೈನ್ಸ್ ಬೆಳವಣಿಗೆ ವಿಶ್ವದಲ್ಲೇ ದಾಪುಗಾಲಿಡುತ್ತಿದೆ ಎಂದರು.

ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ಲೈಫ್ ಸೈನ್ಸ್ ವಿದ್ಯಾರ್ಥಿಗಳಿಗೆ ವಿಶ್ವದಲ್ಲೇ ಹೆಚ್ಚಿನ ಬೇಡಿಕೆ ಇದೆ. ನಮ್ಮ ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ಬದ್ಧತೆ ಇದಕ್ಕೆ ಪ್ರಮುಖ ಕಾರಣ ಎಂದು ಡಾ.ಶರಣ ಪ್ರಕಾಶ ಪಾಟೀಲ್ ಪ್ರಶಂಸೆ ವ್ಯಕ್ತಪಡಿಸಿದರು.

ಇಡೀ ವಿಶ್ವದಲ್ಲೇ 19 ಮತ್ತು 20 ನೇ ಶತಮಾನದಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕ್ಷೇತ್ರ ಹೆಚ್ಚಿನ ಪ್ರಾಮುಖ್ಯತೆ ಪಡೆದಿತ್ತು. ಆದರೆ 21 ನೇ ಶತಮಾನ ಲೈಫ್ ಸೈನ್ಸ್ ಅಥವಾ ಜೀವ ವಿಜ್ಞಾನ ಶತಮಾನವಾಗಿದೆ. ಈ ಹಿನ್ನೆಲೆಯಲ್ಲಿ ಲೈಫ್ ಸೈನ್ಸ್‌ನಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿವೆ ಎಂದು ಹೇಳಿದರು.

ಅತ್ಯಾಧುನಿಕ ತಂತಜ್ಞಾನ ಮುಂದಿನ ಭವಿಷ್ಯವಾಗಿದೆ. ಈ ಹಿಂದೆ ಒಂದು ವ್ಯಾಕ್ಸಿನ್ ಸಂಶೋಧಿಸಲು ಹಲವು ವರ್ಷಗಳು ಬೇಕಾಗಿತ್ತು. ಆದರೆ ಕೊರೊನಾ ವೇಳೆ ಕೆಲವೇ ತಿಂಗಳಲ್ಲಿ ವ್ಯಾಕ್ಸಿನ್ ಆವಿಷ್ಕಾರ ಮಾಡಲಾಯಿತು. ಈ ಮೂಲಕ ಮುಂದುವರೆದ ತಂತ್ರಜ್ಞಾನದಲ್ಲಿ ಹೊಸದಾದ ಲಸಿಕೆಗಳು ಬರುತ್ತಿವೆ. ಇದರಿಂದ ಪ್ರಸ್ತುತ ತಂತಜ್ಞಾನ ಎಷ್ಟರ ಮಟ್ಟಿಗೆ ಬೆಳವಣಿಗೆ ಸಾಧಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಯುವ ಜನರು ಹೆಚ್ಚಿನ ಸಂಶೋಧನೆಯಲ್ಲಿ ತೊಡಗಿರುವ ಕಾರಣ ಇದು ಸಾಧ್ಯವಾಗಿದೆ ಎಂದು ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಜನರಿಗೆ ಅನುಕೂಲಕರವಾಗುವ, ಸುಸ್ಥಿರತೆ ಹೊಂದಿರುವ, ಕೈಗೆಟಕುವ ದರದಲ್ಲಿ ಔಷಧಿ ಮತ್ತು ವಸ್ತುಗಳು ದೊರೆಯುವ ತಂತ್ರಜ್ಞಾನ ಸಂಶೋಧನೆಯಾಗಬೇಕು. ನಮ್ಮ ಪರಿಧಿಯ ಆಚೆಗೆ ಆಲೋಚಿಸುವ ಪ್ರಯತ್ನ ಮಾಡಬೇಕು. ಈ ಹಿನ್ನೆಲೆಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಹವನ ಕೌಶಲ್ಯ, ಪ್ರಾಮಾಣಿಕತೆ ಹಾಗೂ ಅರ್ಪಣಾ ಮನೋಭಾವ ಮುಖ್ಯ ಎಂದು ಸಲಹೆ ನೀಡಿದರು.

ಜೆಎಸ್‌ಎಸ್ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕೃತಿ ಕಲಿಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ವಿದ್ಯಾರ್ಥಿಗಳು ಬದುಕಲು ಉತ್ತಮ ಮಾರ್ಗ ತೋರಿಸುತ್ತಿದೆ. ಈ ಮೂಲಕ ಸಂಸ್ಥೆ ವಿಶ್ವಮನ್ನಣೆ ಗಳಿಸಿದೆ ಎಂದು ಹೇಳಿದರು.

12ನೇ ಶತಮಾನದ ದಾಸೋಹ ಸಂಸ್ಕೃತಿಯನ್ನು ಅನುಸರಿಸುತ್ತಿರುವ ಸುತ್ತೂರು ಮಠ ಸರ್ಕಾರ ಮಾಡದ ಕೆಲಸ ಮಾಡುತ್ತಿದೆ. ಮೈಸೂರು ಬಳಿಯ ವರುಣದಲ್ಲಿ 100 ಎಕರೆ ಪ್ರದೇಶದಲ್ಲಿ ಸಾವಿರ ಕೋಟಿ ವೆಚ್ಚದ ಬೃಹತ್ ಕ್ಯಾಂಪಸ್ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಸರ್ಕಾರ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಡಾ.ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದ ಸಮಾರಂಭದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಕುಲಪತಿ ಡಾ.ಬಿ.ಸುರೇಶ್, ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟ್ಸೂರ್ ಮಠ್, ಉಪ ಕುಲಪತಿ ಡಾ.ಸುರೀಂಧರ್ ಸಿಂಗ್ ವೇದಿಕೆಯಲ್ಲಿದ್ದರು.

ಪರಿಣಾಮಕಾರಿ ಔಷಧಿಗಳ ಆವಿಷ್ಕಾರ ನಡೆಯುತ್ತಿದೆ: ಸುತ್ತೂರು ಶ್ರೀಗಳು

ಮೈಸೂರು, ಅ.27(ಬಿಎಲ್‌ಯು)– ಜೆಎಸ್‌ಎಸ್ ಸಂಶೋಧನಾ ಕೇಂದ್ರಗಳಲ್ಲಿ ಪರಿಣಾಮಕಾರಿ ಔಷಧಿಗಳ ಆವಿಷ್ಕಾರ ನಡೆಯುತ್ತಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಕಾಲಮಾನ ಬದಲಾಗುತ್ತಿದ್ದು, ಕಾಲಕ್ಕೆ ತಕ್ಕಂತೆ ಸಂಶೋಧನಾ ಕಾರ್ಯದಲ್ಲಿ ಚಾಕಚಕ್ಯತೆ ತೋರಬೇಕು ಎಂದು ಅವರು ಸಲಹೆ ನೀಡಿದರು.

ಇತ್ತೀಚೆಗೆ ವಯಸ್ಕರು ಔಷಧಿಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ ಕಾರಣ ಪರಿಣಾಮಕಾರಿ ಔಷಧಿಗಳನ್ನು ಸಂಶೋಧಿಸಲಾಗುತ್ತಿದೆ. ಯುದ್ಧ ಭೂಮಿಯಲ್ಲಿ ಗಾಯಗಳಾದರೆ ತಕ್ಷಣವೇ ಗಾಯ ವಾಸಿಯಾಗುವ ಔಷಧಿಗಳ ಸಂಶೋಧನೆಗಳು ಕೂಡ ನಡೆಯುತ್ತಿದೆ. ಈಗ ಹಲವು ಔಷಧಿಗಳಿದ್ದರೂ, ಮುಂದೆ ಆವಿಷ್ಕಾರಗೊಳ್ಳುವ ಔಷಧಿಗಳು ಇನ್ನು ಪರಿಣಾಮಕಾರಿಯಾಗಿರುತ್ತವೆ ಎಂದು ಸ್ವಾಮೀಜಿ ಹೇಳಿದರು. ಸಂಶೋಧನಾ ಕಾರ್ಯ ಪೂರ್ಣಗೊಂಡ ಮೇಲೆ ಪೇಟೆಂಟ್ ಪಡೆಯಲಾಗುತ್ತದೆ. ತರುವಾಯ ಅವುಗಳನ್ನು ಮಾರುಕಟ್ಟೆಗೆ ಬಿಡಲು ವಿಜ್ಞಾನಿಗಳು ನಿರ್ಧರಿಸಿದ್ದಾರೆ ಎಂದರು.

ಮೈಸೂರಿನ ಜೆಸಿ ಕಾಲೇಜು, ಬೆಂಗಳೂರು ಹಾಗೂ ದೆಹಲಿಯಲ್ಲಿರುವ ಜೆಎಸ್‌ಎಸ್ ಸಂಶೋಧನಾ ಕೇಂದ್ರಗಳಲ್ಲಿ ಹಲವು ಸಂಶೋಧನೆಗಳು ನಡೆಯುತ್ತಿದ್ದು, ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ಬಟ್ಟೆ ಅಂಗಡಿಯಲ್ಲಿ ಹಾನಿ

ಮೈಸೂರು, ಅ.27(ಎಸ್‌ಪಿಎನ್)–ದೇವರಾಜ ಅರಸು ರಸ್ತೆಯ ಭೀಮಜೀಸ್ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಶುಕ್ರವಾರ ರಾತ್ರಿ ಬಟ್ಟೆಗಳು ಸುಟ್ಟು ಹೋಗಿವೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರಸ್ವತಿಪುರಂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ ಪ್ರಮಾಣದ ಬಟ್ಟೆಗಳು ಸುಟ್ಟು ಹೋಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ದೇವರಾಜ ಠಾಣೆ ಪೊಲೀಸರು 'ಮೈಸೂರು ಮಿತ್ರ'ನಿಗೆ ಮಾಹಿತಿ ನೀಡಿದರು.

ಐದನೇ ಪುಟದಿಂದ

ಇಂದು ರಾಹುಗ್ರಸ್ಥ ಚಂದ್ರಗ್ರಹಣ

ವಸ್ತುಗಳ ಮೇಲೆ ದರ್ಬೆ ಅಥವಾ ಗರಿಕೆ ಹಾಕಬೇಕು. ಇದರಿಂದ ಗ್ರಹಣದ ಪ್ರಭಾವವಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಚಂದ್ರಗ್ರಹಣದ ಪ್ರಭಾವಕ್ಕೊಳಗಾದ ರಾಶಿ ಮತ್ತು ನಕ್ಷತ್ರದವರು ಭಾನುವಾರ ಬೆಳಿಗ್ಗೆ ಶುಚಿತ್ವಗೊಂಡು ದೇವರ ದರ್ಶನ ಪಡೆದು, ದೇವಸ್ಥಾನಕ್ಕೆ ಉದ್ದು ಮತ್ತು ಅಕ್ಕಿ ದಾನ ಕೊಡಬೇಕು ಎಂದು ಹೇಳಿದ್ದಾರೆ. ಭಾರತ, ಗ್ರೀಸ್, ಬೆಲ್ಜಿಯಂ, ಫಿನ್ ಲ್ಯಾಂಡ್, ಪೋರ್ಚುಗಲ್, ಥೈಲ್ಯಾಂಡ್, ಹಂಗೇರಿ, ಈಜಿಪ್ಟ್, ಟರ್ಕಿ, ಇಂಡೋನೇಷಿಯಾ, ಇಟಲಿ, ಸ್ಪೇನ್, ಮ್ಯಾನ್ಮಾರ್ ಸೇರಿದಂತೆ ಹಲವು ದೇಶಗಳಲ್ಲಿ ಗ್ರಹಣ ಗೋಚರವಾಗಲಿದೆ. ಚಂದ್ರ ಗ್ರಹಣವು ಮಧ್ಯರಾತ್ರಿ ಸಂಭವಿಸುವ ಕಾರಣ ಎಲ್ಲರೂ ಗಾಢ ನಿದ್ರೆಯಲ್ಲಿರುತ್ತಾರೆ. ಯಾರೂ ಹೊರಗೆ ಬರುವುದಿಲ್ಲ. ಆದರೆ ಭೌಗೋಳಿಕಾಸಕ್ತರು ಕುತೂಹಲದಿಂದ ಮಧ್ಯರಾತ್ರಿಯಾದರೂ ಗ್ರಹಣ ವೀಕ್ಷಣೆ ಮಾಡಲಿದ್ದಾರೆ. ಆದರೆ ಯಾರೂ ಕೂಡ ಗ್ರಹಣವನ್ನು ಬರೀ ಗಣ್ಣಿನಿಂದ ನೋಡುವ ಸಾಹಸ ಮಾಡಬಾರದು ಎಂದು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಪ್ರವೇಶ ನಿಷಿದ್ಧ

ತೀರ್ಥಸ್ನಾನದ ನಂತರ ಚಾಮುಂಡಿಬೆಟ್ಟದಲ್ಲಿರುವ ದೇವಿಕೆರೆಗೆ ಉತ್ಸವಮೂರ್ತಿಯನ್ನು ತೆಗೆದುಕೊಂಡು ಹೋಗಲಾಗುವುದು. ಶನಿವಾರ ಸಂಜೆ 5 ಗಂಟೆಗೆ ತೆಪ್ಪೋತ್ಸವ ನೆರವೇರಿಸಿ 6 ಗಂಟೆಯೊಳಗೆ ದೇವಸ್ಥಾನಕ್ಕೆ ತರಲಾಗುವುದು. ಗ್ರಹಣದ ಹಿನ್ನೆಲೆಯಲ್ಲಿ ಶನಿವಾರ ಸಂಜೆ 6 ಗಂಟೆಗೆ ದೇವಸ್ಥಾನದ ಬಾಗಿಲು ಹಾಕಲಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗುವುದು. ಗ್ರಹಣ ಆರಂಭವಾಗುವ ಸಮಯದಲ್ಲಿ ಅಂದರೆ ಪಕ್ಷ ಕಾಲದಲ್ಲಿ ಧಾರ್ಮಿಕ ವಿಧಿ ವಿಧಾನದಂತೆ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಗುವುದು. ಪೂಜಾ ಕಾರ್ಯ ಗ್ರಹಣ ಮುಕ್ತಾಯವಾಗುವ ಮೋಕ್ಷ ಕಾಲದ ತನಕ ನಿರಂತರವಾಗಿ ನಡೆಯಲಿದೆ. ಈ ವೇಳೆ ದೇವಾಲಯದ ಒಳಗೆ ಯಾರಿಗೂ ಪ್ರವೇಶವಿರುವುದಿಲ್ಲ.

ಮುಂಜಾನೆ ದೇವಸ್ಥಾನದಲ್ಲಿ ಶುದ್ಧಿ ಕಾರ್ಯ ಕೈಗೊಂಡ ನಂತರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕಾರ್ಯ ನೆರವೇರಿಸಲಾಗುವುದು. ನಂತರ ಭಾನುವಾರ ಬೆಳಗ್ಗೆ 7.30 ಗಂಟೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಡಾ.ಶಶಿಶೇಖರ ದೀಕ್ಷಿತ್ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಪತನ ಸಂಚು

ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಬಿಜೆಪಿ ಅತೀ ಹೆಚ್ಚು ಶಾಸಕರನ್ನು ಹೊಂದಿದ್ದ ಪಕ್ಷವಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಾಧ್ಯವೇ ಇಲ್ಲ ಎಂದರು. ಮತ್ತೊಂದೆಡೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಇದೇ ವಿಚಾರವನ್ನು ತಿಳಿಸಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಗ 40 ಪರ್ಸೆಂಟ್ ಕಮಿಷನ್ ಪಡೆದು ದೊಡ್ಡ ಮೊತ್ತದ ಹಣ ಹೊಂದಿದ್ದಾರೆ. ಹೀಗಾಗಿ ಅವರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ನೋಡುತ್ತಿದ್ದಾರೆ. ಈ ಹಿಂದೆ ಆಪರೇಷನ್ ಕಮಲಕ್ಕೆ ಬಲಿಯಾದ 17 ಶಾಸಕರು ಮುಠ್ಠಾಳರು. ಕಳೆದ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈಗಿರುವ ಕಾಂಗ್ರೆಸ್ ಶಾಸಕರು 50 ಕೋಟಿಯಲ್ಲ, 100 ಕೋಟಿ ಕೊಟ್ಟರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಡಾನೆ ದಾಳಿಗೆ ಆದಿವಾಸಿ ಯುವಕ ಬಲಿ

ಪ್ರತಿಭಟನಾಕಾರರ ಮನವೊಲಿಸಲು ಮುಂದಾದರು, ಪಟ್ಟುಬಿಡದೆ ಪ್ರತಿಭಟನೆ ಮುಂದುವರಿಸಿದರು. ನಂತರ ನಾಗರಹೊಳೆ ಅರಣ್ಯ ಸಹಾಯಕ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ, ಅರಣ್ಯ ಇಲಾಖೆ ವತಿಯಿಂದ ಮೃತ ವಸಂತ ಪತ್ನಿ ಸೌಮ್ಯ ಅವರಿಗೆ 15 ಲಕ್ಷ ರೂ. ಪರಿಹಾರ ಚೆಕ್ ಅನ್ನು ವಿತರಿಸಿದರು.

ಪತ್ನಿ ಸೌಮ್ಯಗೆ ನಾಲ್ಕು ವರ್ಷದವರೆಗೆ ಪ್ರತಿತಿಂಗಳು 4 ಸಾವಿರ ರೂ. ಮಾಸಾಶನ ನೀಡಲಾಗುವುದು. ಜತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಇಲಾಖೆಯಲ್ಲಿ ಕೆಲಸ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹರ್ಷಕುಮಾರ್ ಚಿಕ್ಕನರಗುಂದ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಕುಟುಂಬಸ್ಥರಿಗೆ ನೀಡಲಾಯಿತು. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಯುವಜನ ಹಾಗೂ ಸಮಗ್ರ ಬುಡ್ಡಕಟ್ಟು ಅಭಿವೃದ್ಧಿ ಯೋಜನೆಯ ಸಮನ್ವಯ ಅಧಿಕಾರಿ ಮುನಿರಾಜು, ಪರಿಶಿಷ್ಟ ಕಲ್ಯಾಣ ವರ್ಗಗಳ ಇಲಾಖೆಯ ಅಧಿಕಾರಿ ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯ ಬಿ.ವಿ.ಬಸವರಾಜ್, ಆದಿವಾಸಿ ಮುಖಂಡ ಅಯ್ಯಪ್ಪ, ರಾಜಪ್ಪ, ಚಂದ್ರು, ವಿನೋದ್ ಕುಮಾರ್, ಪುಟ್ಟಬಸವ, ಆರ್‌ಎಫ್‌ಓಗಳಾದ ಹರ್ಷಿತ್, ಅಭಿಷೇಕ್ ಉಪಸ್ಥಿತರಿದ್ದರು.

ಆದಿವಾಸಿಗಳು ಆನೆ ದಾಳಿಯಲ್ಲಿ ಮೃತಪಟ್ಟರೆ ಮಾತ್ರ ನಮ್ಮ ಪುನರ್ವಸತಿ ಕೇಂದ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಣಿಸಿಕೊಳ್ಳುತ್ತಾರೆ. ಇಲ್ಲದಿದ್ದರೆ ನಮ್ಮನ್ನು ಕೇಳುವವರಿಲ್ಲ. ಅರಣ್ಯ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಪ್ಪಿಸುವುದಕ್ಕೆ ರೈಲ್ವೆ ಬ್ಯಾರಿಕೇಡ್ ಹಾಗೂ ಕಂದಕ ನಿರ್ಮಾಣ ಕೆಲಸಗಳನ್ನು ಒಂದು ವಾರದಲ್ಲಿ ಆರಂಭಿಸಬೇಕು. ಮೂಲಸೌಕರ್ಯ ಒದಗಿಸಬೇಕು. ಇಲ್ಲದಿದ್ದರೆ ನಾವೆಲ್ಲರೂ ಮತ್ತೆ ಕಾಡಿಗೆ ಹೋಗುತ್ತೇವೆ.

–ಮಾಸ್ತಿಗುಡಿ ಪುನರ್ವಸತಿ ಕೇಂದ್ರದ ಆದಿವಾಸಿಗಳು

ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ವಾಸಿಸುತ್ತಿರುವ ಆದಿವಾಸಿಗಳಿಗೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಶುರು ಮಾಡಲಾಗುವುದು.–ಹರ್ಷಕುಮಾರ್ ಚಿಕ್ಕನರಗುಂದ, ನಾಗರಹೊಳೆ ಅರಣ್ಯ ಸಹಾಯಕ ನಿರ್ದೇಶಕ

ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಆರಂಭ

ಜೊತೆಗೆ ನಾನು ಎಲ್ಲಾ ಆಸ್ಪತ್ರೆಗಳಿಗೂ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿ ಅರಿತುಕೊಂಡಿದ್ದೇನೆ. ಅಗತ್ಯವಿರುವ ವೈದ್ಯಕೀಯ ಉಪಕರಣಗಳ ಪಟ್ಟಿ ಮಾಡಲಾಗಿದೆ. ಸದ್ಯ ಕೆ.ಆರ್.ಆಸ್ಪತ್ರೆಯ 14 ಕಟ್ಟಡಗಳಲ್ಲಿ ನವೀಕರಣ ಕಾರ್ಯ ನಡೆಯುತ್ತಿದೆ. ಇನ್ನು ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ. ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್‌ಗೂ ಹುದ್ದೆಗಳ ಮಂಜೂರಾತಿ ಆಗಿದ್ದು ನೇಮಕಾತಿ ಹಂತದಲ್ಲಿದೆ. ಉಪಕರಣಗಳಿಗೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಖುದ್ದು ಪರಿಶೀಲಿಸುವೆ: ಕೆ.ಆರ್.ಆಸ್ಪತ್ರೆಯಲ್ಲಿ ಹೊರ ರೋಗಿಗಳು ಎಂಆರ್‌ಐ ಸ್ಕ್ಯಾನ್ ಮಾಡಿಸಲು ತಿಂಗಳು ಕಾಯಬೇಕಾದ ಸ್ಥಿತಿ ಇದೆ. ಸೌಲಭ್ಯಗಳಿಲ್ಲದೆ ರೋಗಿಗಳು ಪರಿತಪಿಸುವಂತಾಗಿದೆ ಎಂಬ ಮಾಧ್ಯಮದವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಮೈಸೂರು ಮೆಡಿಕಲ್ ಕಾಲೇಜು ಹಾಗೂ ಜಯದೇವ ಆಸ್ಪತ್ರೆಯಲ್ಲಿ ಎಂಆರ್‌ಐ ಇದೆ. ಟ್ರಾಮಾ ಸೆಂಟರ್‌ಗೆ ಹೊಸ ಸಿಟಿ ಸ್ಕ್ಯಾನರ್ ನೀಡಲಾಗಿದೆ. ಅಲ್ಲಿಗೂ ಎಂಆರ್‌ಐ ಅಗತ್ಯವಿದ್ದರೆ ಒದಗಿಸಲಾಗುವುದು. ಒತ್ತಡವಿರುವುದಂತೂ ನಿಜ. ಕೆ.ಆರ್.ಆಸ್ಪತ್ರೆ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ಉಪಕರಣಗಳನ್ನು ಇಡಲು ಸ್ಥಳಾವಕಾಶವಾಗುವುದಿಲ್ಲ. ಕಾಮಗಾರಿ ಪೂರ್ಣಗೊಂಡ ಕೂಡಲೇ ನಾನೇ ಖುದ್ದು ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಉಪಕರಣಗಳನ್ನು ಒದಗಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೋಲಾರ ಆಸ್ಪತ್ರೆಯಲ್ಲಿ ಮಗು ಕಳ್ಳತನಕ್ಕೆ ಯತ್ನ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಆ ರೀತಿಯ ಘಟನೆ ನಡೆಯದಂತೆ ಇಲ್ಲಿನ ಚೆಲುವಾಂಬ ಆಸ್ಪತ್ರೆಯಲ್ಲೂ ಸಿಸಿಟಿವಿ ಸೇರಿದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಆದರೆ ಆಪರೇಷನ್ ಬಿಜೆಪಿ ಆರೋಪ, ಡಿಕೆಶಿ ಮುಖ್ಯಮಂತ್ರಿಯಾಗುವ ವಿಚಾರ ಸೇರಿದಂತೆ ಯಾವುದೇ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಿಸಿ, ಆಡುವ ಪ್ರತಿಯೊಂದು ಮಾತಿನಲ್ಲೂ ಸಾರ್ವಜನಿಕರ ಹಿತಾಸಕ್ತಿ ಇರಬೇಕು ಹಾಗೂ ಮಾಡುವ ಕೆಲಸ ಸಾರ್ವಜನಿಕರಿಗೆ ಅನುಕೂಲವಾಗುವಂತಿರಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಎಂಎಂಸಿಆರ್‌ಐ ಡೀನ್ ಅಂಡ್ ಡೈರೆಕ್ಟರ್ ಡಾ.ಕೆ.ಆರ್.ದಾಕ್ಷಾಯಣಿ, ಮುಖ್ಯ ಆಡಳಿತಾಧಿಕಾರಿ(ಸಿಎಓ) ಕಲ್ಪಶ್ರೀ ಇದ್ದರು.

ಕೇಂದ್ರದ ಹೊಸ ಮಾನದಂಡ ಅಡ್ಡಿ

ಈ ನಿರ್ಬಂಧ ಹಿಂಪಡೆಯಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದರು.

ಕನಕಪುರದಲ್ಲೂ ಕಾಲೇಜು: ನಮ್ಮ ರಾಜ್ಯದಲ್ಲಿ ಮೆಡಿಕಲ್ ಸೀಟ್ ಕೊರತೆಯಿಲ್ಲ, ದೇಶದಲ್ಲಿ ಮೊದಲು ಅಥವಾ ಎರಡನೇ ಸ್ಥಾನದಲ್ಲಿದ್ದೇವೆ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ 150 ರಿಂದ 200 ಸೀಟ್‌ಗೆ ಹೆಚ್ಚಿಸಲು ನಮ್ಮ ಸರ್ಕಾರ ಬಂದ ಮೇಲೆ ಪ್ರಸ್ತಾವನೆ ಕಳುಹಿಸಿದ್ದೇವೆ. 2013–18ರವರೆಗೆ ಕಾಂಗ್ರೆಸ್ ಸರ್ಕಾರವೇ ಸುಮಾರು 7 ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿದೆ. ಈ ವರ್ಷ ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಿದ್ದೇವೆ. ಮುಂದೆ ರಾಮನಗರದಲ್ಲೂ ಸ್ಥಾಪನೆಯಾಗುತ್ತದೆ. ಕನಕಪುರದಲ್ಲೂ ಮೆಡಿಕಲ್ ಕಾಲೇಜು ಮಾಡಬೇಕೆಂಬ ಉದ್ದೇಶವಿದ್ದು ಈ ಬಗ್ಗೆ ಸಿಎಂ, ಡಿಸಿಎಂ ಚರ್ಚಿಸಿ ಕ್ರಮ ಕೈಗೊಳ್ಳುತ್ತಾರೆ ಎಂದರು.

118 ವರ್ಷ ಸೇವೆ ಪೂರೈಸಿದ ಕೆನರಾ ಬ್ಯಾಂಕ್

ಮೈಸೂರು ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಪಿ.ಎಸ್.ಉಮೇಶ್ ಪ್ರಶಂಸೆ



ತಿ.ನರಸೀಪುರ, ಅ.27–ಎಲ್ಲಾ ವರ್ಗದ ಜನರಿಗೂ ಬ್ಯಾಂಕಿಂಗ್ ಸೇವೆ ಒದಗಿಸುವ ಮೂಲಕ ಕೆನರಾ ಬ್ಯಾಂಕ್ 118 ವರ್ಷ ಸಾರ್ಥಕ ಸೇವೆ ಪೂರೈಸಿದೆ ಎಂದು ಕೆನರಾ ಬ್ಯಾಂಕ್‌ನ ಮೈಸೂರು ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಪಿ.ಎಸ್.ಉಮೇಶ್ ಹೇಳಿದರು.

ತಾಲೂಕಿನ ಬನ್ನೂರಿನ ಪುರಸಭಾ ಕಚೇರಿ ಎದುರು ತೆರೆದಿರುವ ಕೆನರಾ ಬ್ಯಾಂಕಿನ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆನರಾ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. 1906ರಲ್ಲಿ ಆರಂಭಗೊಂಡು ಇಂದಿನವರೆಗೂ ಗ್ರಾಹಕರ ಸೇವೆಯನ್ನು ಅದೇ ರೀತಿ ಮುಂದುವರೆಸಿಕೊಂಡು ಬರುತ್ತಿದೆ. ಬ್ಯಾಂಕ್ ಕೇವಲ ಆರ್ಥಿಕ ವ್ಯವಹಾರಕ್ಕೆ ತನ್ನ ಕಾರ್ಯ ಚಟುವಟಿಕೆಯನು ಸೀಮಿತಗೊಳಿಸದೇ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿದೆ ಎಂದರು.

ಇದರಿಂದ ಗ್ರಾಹಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರವಾಗಿದೆ. ಹಿಂದೆ ಬ್ಯಾಂಕ್‌ನಲ್ಲಿ ವ್ಯವಹರಿಸುವ ಗ್ರಾಹಕರು ಮೈಸೂರು ಬಿಟ್ಟರೆ ಮಳವಳ್ಳಿ, ಕಿರುಗಾವಲು ಹಾಗೂ ತಿ.ನರಸೀಪುರ ಶಾಖೆಯನ್ನು ಅವಲಂಬಿಸಬೇಕಿತ್ತು. ಆದರೆ, ಈಗ ಬನ್ನೂರಿನಲ್ಲೇ ಶಾಖೆ ತೆರೆದಿರುವುದರಿಂದ ಗ್ರಾಹಕರು ಯಾವುದೇ ಗೊಂದಲಕ್ಕೊಳಗಾಗದೇ ವ್ಯವಹಾರ ನಡೆಸಬಹುದು. ಆರ್‌ಬಿಐ ಲೈಸೆನ್ಸ್ ಪಡೆದು ಬನ್ನೂರು ಮತ್ತು ಬಿಳಿಕೆರೆಯಲ್ಲಿ ಶಾಖೆ ಉದ್ಘಾಟಿಸಲಾಗಿದೆ. ಸ್ಥಳೀಯ ಭಾಷೆ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಕೆನರಾ ಬ್ಯಾಂಕ್‌ನಲ್ಲಿ ಹಲವಾರು ಗ್ರಾಹಕಯೋಗಿ ಯೋಜನೆಗಳಿದ್ದು, ಸರ್ಕಾರ ಜಾರಿಗೆ ತರುವ ಮೊದಲೇ ಪ್ರಮುಖ ಯೋಜನೆ ಜಾರಿಗೊಳಿಸುವ ಮೂಲಕ ಗ್ರಾಹಕರು, ರೈತರು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದರು.

ಬನ್ನೂರು ಶಾಖೆಯ ನೂತನ ಪ್ರಬಂಧಕ ಬಿ.ಎ. ಹಂಸ ಮಾತನಾಡಿ, ಕೆನರಾ ಬ್ಯಾಂಕ್‌ನಲ್ಲಿ ಬಹುಮುಖ್ಯವಾಗಿ ಚಿನ್ನದ ಮೇಲಿನ ಸಾಲವನ್ನು ತ್ವರಿತವಾಗಿ ಒದಗಿಸಲಾಗುತ್ತದೆ. ಅಲ್ಲದೇ ವಾಹನ, ವಿದ್ಯಾಭ್ಯಾಸ, ಕೃಷಿ ಮತ್ತು ಕೃಷಿಯಾಧಾರಿತ ಸಾಲ ನೀಡಲು ಅವಕಾಶ ಇದ್ದು, 444 ದಿನಗಳ ಅವಧಿಗೆ ಠೇವಣಿ ಇಟ್ಟಲ್ಲಿ ಶೇ.7.75ರಷ್ಟು ಬಡ್ಡಿ ದರ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಜನ್–ಧನ್, ಪಿಎಂಜೆಡಿವೈ ಸೇವೆಯನ್ನು ಬ್ಯಾಂಕ್ ನೀಡುತ್ತಿದ್ದು, ಸಾರ್ವಜನಿಕರು ಬ್ಯಾಂಕ್‌ನಲ್ಲಿ ಖಾತೆ ತೆರೆಯುವ ಮೂಲಕ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಪುರಸಭಾ ಮುಖ್ಯಾಧಿಕಾರಿ ಆರ್.ಹೇಮಂತ್ ಕುಮಾರ್ ಶಾಖೆ ಉದ್ಘಾಟಿಸಿದರು. ಬ್ಯಾಂಕ್‌ನ ಅಧಿಕಾರಿ ಎಂ.ಎಂ. ನಾಗೇಶ್, ವಿಭಾಗೀಯ ವ್ಯವಸ್ಥಾಪಕರಾದ ಅನಿಲ್, ಮೋಹನ್, ಕ್ಷೇತ್ರೀಯ ಕಾರ್ಯಾಲಯದ ವಿಭಾಗೀಯ ವ್ಯವಸ್ಥಾಪಕ ಸಾಂಬಶಿವರಾವ್, ವ್ಯವಸ್ಥಾಪಕ ವಿನಯ್ ರಾವತ್ ಸಿಂಗ್, ಕೃಷ್ಣಮೂರ್ತಿ, ಮಂಜು ಮತ್ತಿತರರಿದ್ದರು.

ಕಳಲೆ ಗ್ರಾಮದಲ್ಲಿ ಪವಿತ್ರೋತ್ಸವ



ನಂಜನಗೂಡು, ಅ.27– ತಾಲೂಕಿನ ಕಳಲೆ ಗ್ರಾಮದ ಲಕ್ಷ್ಮಿಕಾಂತ ದೇವಾಲಯದಲ್ಲಿ ನವರಾತ್ರಿ ಹಾಗೂ ಅರವಿಂದ ನಾಯಕಿ ಅಮ್ಮನವರ ರಥೋತ್ಸವದ ಅಂಗವಾಗಿ ಶುಕ್ರವಾರ ಪವಿತ್ರೋತ್ಸವ ನಡೆಸಲಾಯಿತು.

ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ವಿವಿಧ ಪೂಜಾ ಕಾರ್ಯ ನಡೆಸಲಾಯಿತು. ಅ.15ರಂದು ಅರವಿಂದ ನಾಯಕಿ ಅಮ್ಮನವರ ರಥೋತ್ಸವ, ಅ.25 ಮತ್ತು ಶುಕ್ರವಾರ ಪವಿತ್ರೋತ್ಸವ ನೆರವೇರಿಸಲಾಯಿತು.


ನಂತರ ಪೂರ್ಣಾಹುತಿ ಕಾರ್ಯಕ್ರಮ ನಡೆಸಲಾಯಿತು ಎಂದು ದೇವಸ್ಥಾನದ ಪಾರುಪತ್ತೇದಾರ್ ಜಯರಾಂ ತಿಳಿಸಿದರು.

ನಾಳೆ ನಂಜನಗೂಡಿನಲ್ಲಿ ಕುಸ್ತಿ ಪಂದ್ಯಾವಳಿ

ನಂಜನಗೂಡು, ಅ.27– ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಅವರ ಸ್ಮರಣಾರ್ಥ ಶಾಸಕ ದರ್ಶನ್ ಧ್ರುವನಾರಾಯಣ್ ಸ್ನೇಹ ಬಳಗದ ವತಿಯಿಂದ ಅ.29ರಂದು ಸಂಜೆ 4 ಗಂಟೆಗೆ ನಗರದ ವಿದ್ಯಾವರ್ಧಕ ಶಾಲಾ ಮೈದಾನದಲ್ಲಿ 35 ಜೋಡಿ ಕಾಟಾ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಮುಖಂಡ ಚೇತನ್ ಹೇಳಿದರು.

ದರ್ಶನ್ ಧ್ರುವನಾರಾಯಣ್ ಸ್ನೇಹ ಬಳಗದ ವತಿಯಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಹಿಂದೆ ಬಳಗದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈಗ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಪಂದ್ಯಾವಳಿಯಲ್ಲಿ 35 ಜೋಡಿ ಕುಸ್ತಿಪಟುಗಳು ಭಾಗವಹಿಸಲಿದ್ದಾರೆ. ಇಂಗಳಿಗಿ ಪೈ.ಪ್ರಕಾಶ್ ಪಾಟೀಲ್ ಮತ್ತು ಬೆಳಗಾವಿಯ ಕರ್ನಾಟಕ ಕೇಸರಿ ಪ್ರಶಸ್ತಿ ವಿಜೇತ ಪೈ.ಮಹೇಶ್ ಲಂಗೋಟಿ ನಡುವೆ 1 ಗಂಟೆ ಕಾಲ ಕುಸ್ತಿ ಪಂದ್ಯ ನಡೆಯಲಿದ್ದು, 2 ಜೋಡಿ ಮಾರ್ಫಿಟ್ ಕುಸ್ತಿ ಪಂದ್ಯಾವಳಿ ನಡೆಯಲಿದೆ ಎಂದು ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ಗಣೇಶ್‌ಪ್ರಸಾದ್, ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಭಾಗವಹಿಸಲಿದ್ದಾರೆ ಎಂದರು. ಇದೇ ವೇಳೆ ಕುಸ್ತಿ ಪಂದ್ಯಾವಳಿಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.



ಸುದ್ದಿಗೋಷ್ಠಿಯಲ್ಲಿ ಬಳಗದ ವಿಶ್ವಾಸ್, ಸೂರ್ಯಕುಮಾರ್, ಸುನೀಲ್‌ಕುಮಾರ್, ಜೀವನ್, ಪೈಸಿದ್ದರಾಜು ಇದ್ದರು.

ನಾಲೆಯಲ್ಲಿ ಅಪರಿಚಿತ ಶವ ಪತ್ತೆ

ತಿ.ನರಸೀಪುರ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳಿಗೆರೆಹುಂಡಿಯ ಬಂಗಾರಪ್ಪ ಕಾಲೋನಿ ಹತ್ತಿರದ ನಾಲೆಯಲ್ಲಿ ಶುಕ್ರವಾರ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಗೆ ಸುಮಾರು 50 ರಿಂದ 55 ವರ್ಷವಾಗಿದ್ದು, ಹೆಸರು ಯಾವುದೇ ವಿಳಾಸ ತಿಳಿದು ಬಂದಿಲ್ಲ. ವಾರಸುದಾರರು ಇದ್ದಲ್ಲಿ ತಿ.ನರಸಿಪುರ ಪೊಲೀಸ್ ಠಾಣೆ ಅಥವಾ ಮೊ.ಸಂ: 9480805033 ಹಾಗೂ ದೂ.ಸಂ: 08227–261227 ಅನ್ನು ಸಂಪರ್ಕಿಸಬಹುದು.

ಕಾಂಗ್ರೆಸ್ ಕಚೇರಿಯಲ್ಲಿ ಡಾ.ಶರಣ ಪ್ರಕಾಶ್ ಆರ್.ಪಾಟೀಲರಿಗೆ ಸನ್ಮಾನ



ಮೈಸೂರು, ಅ.27(ಎಸ್‌ಪಿಎನ್)– ಮೈಸೂರು ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ವೈದ್ಯಕೀಯ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ ಅವರನ್ನು ಮೈಸೂರು ಪೇಟ, ಚಾಮುಂಡೇಶ್ವರಿ ಛಾಯಾಚಿತ್ರ ನೀಡಿ ಶುಕ್ರವಾರ ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಚಿವರು, ಮೈಸೂರು ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಸೆಯೇ ಕಾರಣ. ಮೈಸೂರು ಜಿಲ್ಲೆಗೆ ಹಲವಾರು ವೈದ್ಯಕೀಯ ಸೌಲಭ್ಯಗಳನ್ನು ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದಾಗ ವಿಶೇಷ ಕಾಳಜಿ ವಹಿಸಿ ಅಭಿವೃದ್ಧಿಪಡಿಸಿದ್ದು, ಪ್ರಸಿದ್ಧ ಜಯದೇವ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್ ಹೀಗೆ ಹತ್ತು ಹಲವು ಜನ ಉಪಯೋಗಿ ಆಸ್ಪತ್ರೆಗಳನ್ನು ನೀಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮೈಸೂರಿನ ಮೇಲೆ ವಿಶೇಷವಾದ ಪ್ರೀತಿ ಇದ್ದು, ಮುಂಬರುವ ದಿನಗಳಲ್ಲಿ ಇಲ್ಲಿನ ಆಸ್ಪತ್ರೆಗಳ ಗುಣಮಟ್ಟ ಮತ್ತು ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಮೂಲಕ ಮೇಲ್ದರ್ಜೆಗೇರಿಸಲು ಸರ್ಕಾರ ಚಿಂತನೆ ನಡೆಸಿದೆ. ಅತೀ ಶೀಘ್ರದಲ್ಲೇ ವೈದ್ಯಕೀಯ ಕ್ಷೇತ್ರ ಆಮೂಲಾಗ್ರ ಬದಲಾವಣೆಗಳನ್ನು ತರುವುದು ನಮ್ಮ ಕಾಂಗ್ರೆಸ್ ಸರ್ಕಾರದ ಇರಾದೆಯಾಗಿದೆ ಎಂದು ನುಡಿದರು.

ಮುಂದುವರೆದು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಸ್ತಾವ ಸಲ್ಲಿಕೆಯಾಗಿತ್ತು. ಅದು ಕಾಂಗ್ರೆಸ್ ಪ್ರಣಾಳಿಕೆ ಭಾಗವಾಗಿದೆ. ಆದರೆ ಹಣಕಾಸು ಇಲಾಖೆ ಅದನ್ನು ತಡೆ ಹಿಡಿದಿತ್ತು, ಆದರೂ ಸಿದ್ದರಾಮಯ್ಯನವರು ಹಠ ಹಿಡಿದು 7 ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಅನುಮತಿ ನೀಡಿರುವುದು ಇತಿಹಾಸ ನಮ್ಮ ಮುಂದೆ ಇದೆ ಎಂದು ಹೇಳಿದರು.

ಇದೇ ಮುಂಬರುವ ದಿನಗಳಲ್ಲಿ ಪ್ರತಿ ಜಿಲ್ಲೆಗೆ ಒಂದು ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿ ಅದರ ಜೊತೆಯಲ್ಲಿ ಆಸ್ಪತ್ರೆಗಳನ್ನು ಜೋಡಣೆ ಮಾಡಿದರೆ ಹಲವಾರು ಉಪಯೋಗಗಳನ್ನು ಸಮಾಜಕ್ಕೆ ನೀಡಬಹುದು. ಇದರಿಂದ ಹಲವಾರು ವೈದ್ಯಕೀಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಮಾತನಾಡಿ, ಕೋವಿಡ್–19 ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದ ಆಸ್ಪತ್ರೆಗಳು ಇಲ್ಲದೆ ಹೋಗಿದ್ದರೆ, ಬಹು ದೊಡ್ಡ ಅನಾಹುತಗಳೇ ಜರುಗುತ್ತಿದ್ದವು. ಆದರೆ ಕಾಂಗ್ರೆಸ್ ನಿರ್ಮಿಸಿದ ಆಸ್ಪತ್ರೆಗಳಿಗೆ ಕೋವಿಡ್ ಸಮಯದಲ್ಲಿ ಸರಿಯಾದ ಔಷದಿಗಳನ್ನು ಬಿಜೆಪಿ ಸರ್ಕಾರ ಒದಗಿಸಲಿಲ್ಲ. ಆಡಳಿತ ವೈಫಲ್ಯ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಬಿಜೆಪಿ ಸರ್ಕಾರ ಜನರಿಂದ ತಿರಸ್ಕೃತಗೊಂಡಿದೆ. ಭವಿಷ್ಯದ ಚಿಂತನೆ ಮತ್ತು ಆಲೋಚನೆ ಇಲ್ಲದ ಯಾವುದೇ ಪ್ರಜಾಸತ್ತಾತ್ಮಕ ಸರ್ಕಾರಗಳು ದೀರ್ಘಾವಧಿಯಲ್ಲಿ ಉಳಿಯುವುದು ಕಷ್ಟ ಸಾಧ್ಯ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕ ಹೆಚ್.ಪಿ ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ನಗರ ಅಧ್ಯಕ್ಷ ಆರ್. ಮೂರ್ತಿ, ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.







ಸಾರ್ವಜನಿಕ ತಿಳುವಳಿಕೆ ಪತ್ರ


ನಮ್ಮ ಕಕ್ಷಿದಾರರಾದ, ಮೈಸೂರು ತಾ।।, ಕಸಬಾ ಹೋ., ತಾವರೆಕಟ್ಟೆ ಗ್ರಾಮ, ಚಾಮುಂಡಿ ಬೆಟ್ಟದ ರಸ್ತೆ, ಮನೆ ನಂ.36 ರಲ್ಲಿ ವಾಸವಾಗಿರುವ, ಸುಮಾರು 65 ವರ್ಷ ವಯಸ್ಸುಳ್ಳ, ವಿ. ಶ್ರೀನಿವಾಸ ಬಿನ್ ಲೇ ಎಸ್. ವೆಂಕಟೇಶ್, ಒಂದು, ಮೈಸೂರು ಜಿಲ್ಲೆ, ಹುಣಸೂರು ತಾ, ಕಸಬಾ ಹೋ., ರತ್ನಪುರಿ ರಸ್ತೆ, ವಿನೋಬ ಕಾಲೋನಿ, ಮನೆ ನಂ.26 ರಲ್ಲಿ ವಾಸವಾಗಿರುವ ಸುಮಾರು 66 ವರ್ಷ ವಯಸ್ಸುಳ್ಳ, ಡಿ. ವೆಂಕಟೇಶ್ ಬಿನ್ ಲೇ।। ವೆಂಕಟಯ್ಯ, ಎರಡು ಮತ್ತು ಮೈಸೂರು ಜಿಲ್ಲೆ, ಹುಣಸೂರು ತಾ, ಚಿಕ್ಕಹುಣಸೂರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ, ಶಿವಣ್ಣ ರಾಗಿ ಮಿಲ್ ಎದುರು ಇಲ್ಲಿ ವಾಸವಾಗಿರುವ, ಸುಮಾರು 38 ವರ್ಷ ವಯಸ್ಸುಳ್ಳ, ಪರಮೇಶ ಬಿನ್ ಲಕ್ಷ್ಮಯ್ಯ, ಮೂರು, ರವರುಗಳ ಇರಾದೆ ಮೇರೆಗೆ ನಾವು ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ :- ಷೆಡ್ಯೂಲ್ ಸ್ವತ್ತು ಮೈಸೂರು ಜಿಲ್ಲೆ, ಹುಣಸೂರು ನಗರ, ವಾರ್ಡ್ ನಂ.29, ನರಸಿಂಹಸ್ವಾಮಿ ತಿಟ್ಟು ಬಡಾವಣೆಯಲ್ಲಿ ವಾಸವಾಗಿರುವ, ದಿವಂಗತ ಬೋರಯ್ಯನವರ ಮಕ್ಕಳಾದ, ಜವರಯ್ಯ, ಕುಮಾರ ಮತ್ತು ಗಣೇಶ ರವರಿಗೆ ಸೇರಿದ ಸ್ವತ್ತಾಗಿದ್ದು, ಅವರ ಸಂಪೂರ್ಣ ಜಂಟಿ ಮಾಲೀಕತ್ವಕ್ಕೊಳಪಟ್ಟಿದ್ದು, ಅವರುಗಳ ಸಂಪೂರ್ಣ ಜಂಟಿ ಸ್ವಾಧೀನಾನುಭವದಲ್ಲಿ ಈವರೆವಿಗೂ ನಿರ್ಬಾಧಿತವಾಗಿ ಮುಂದುವರೆಯುತ್ತಾ ಬರುತ್ತಿರುತ್ತದೆ. ಷೆಡ್ಯೂಲ್ ಸ್ವತ್ತಿನ ಮೇಲೆ ಸದರಿ ಜವರಯ್ಯ, ಕುಮಾರ ಮತ್ತು ಗಣೇಶರವರನ್ನು ಹೊರತುಪಡಿಸಿ, ಬೇರೆ ಯಾರಿಗೇ ಆಗಲಿ, ಯಾವುದೇ ರೀತಿಯ ಹಕ್ಕು, ಅಧಿಕಾರ, ಹಿತಾಸಕ್ತಿ ಮತ್ತು ಸ್ವಾಧೀನ ವಗ್ಯೆರೆ ಇರುವುದಿಲ್ಲ. ಷೆಡ್ಯೂಲ್ ಸತ್ತಿನ ಖಾತೆಯು ಸದರಿ ಜವರಯ್ಯ, ಕುಮಾರ, ಗಣೇಶ, ಅವರ ಸಹೋದರಿಯರ ಶ್ರೀಮತಿ ಮೀನಾಕ್ಷಿ ಮತ್ತು ಶ್ರೀಮತಿ ಕಾಮಾಕ್ಷಿರವರ ಜಂಟಿ ಹೆಸರಿನಲ್ಲಿ ದಾಖಲಾಗಿ, ಈವರೆವಿಗೂ ನಿರ್ಬಾಧಿತವಾಗಿ ಮುಂದುವರೆಯುತ್ತಾ ಬರುತ್ತಿರುತ್ತದೆ. ಸದರಿ ಶ್ರೀಮತಿ ಮೀನಾಕ್ಷಿ ಮತ್ತು ಶ್ರೀಮತಿ ಕಾಮಾಕ್ಷಿರವರು ಷೆಡ್ಯೂಲ್ ಸ್ವತ್ತಿನ ಮೇಲಿನ ಅವರ ಸಂಪೂರ್ಣ ಹಕ್ಕನ್ನು ದಿನಾಂಕ 26/11/2020 ರ ನೋಂದಾಯಿತ ಹಕ್ಕು ಖುಲಾಸೆ ಪತ್ರದ ಮೂಲಕ ಅವರ ಸಹೋದರರಾದ ಸದರಿ ಜವರಯ್ಯ, ಕುಮಾರ ಮತ್ತು ಗಣೇಶರವರುಗಳಿಗೆ ಬಿಟ್ಟುಕೊಟ್ಟಿರುತ್ತಾರೆ.

ನಮ್ಮ ಕಕ್ಷಿದಾರರು. ಷೆಡ್ಯೂಲ್ ಸ್ವತ್ತಿಗೆ ಸಂಬಂಧಿಸಿದಂತೆ ಸದರಿ ದಿವಂಗತ ಬೋರಯ್ಯನವರ ಮಕ್ಕಳಾದ ಸದರಿ ಜವರಯ್ಯ, ಕುಮಾರ, ಗಣೇಶ ಮತ್ತು ಅವರ ಕುಟುಂಬದವರಲ್ಲಿ ಒಬ್ಬರಾಗಿರುವ ಹಾಗೂ ಅವರ ಪ್ರಮುಖ ಹಿತೈಷಿಯಾಗಿರುವ ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ರತ್ನಪುರಿ ಗ್ರಾಮ, ರತ್ನಪುರಿ ಕಾಲೋನಿ, ಮನೆ ನಂ.129 ರಲ್ಲಿ ವಾಸವಾಗಿರುವ, ಸುಮಾರು 70 ವರ್ಷ ವಯಸ್ಸುಳ್ಳ, ಹರಿಹರಾನಂದಸ್ವಾಮಿ ಬಿನ್ ಲೇ।। ನರಸಿಂಹ ರವರುಗಳೊಂದಿಗೆ ಜಂಟಿ ಭೂ–ಅಭಿವೃದ್ಧಿ ಕರಾರನ್ನು ಮಾಡಿಕೊಳ್ಳಲು ನಿಯಮಾನುಸಾರ ತೀರ್ಮಾನಿಸಿರುತ್ತಾರೆ. ಆದ್ದರಿಂದ, ನಾವು ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ಷೆಡ್ಯೂಲ್ ಸ್ವತ್ತಿನ ಮೇಲೆ ಮೇಲ್ಕಂಡ ಜವರಯ್ಯ, ಕುಮಾರ ಮತ್ತು ಗಣೇಶರವರುಗಳನ್ನು ಹೊರತುಪಡಿಸಿ, ಬೇರೆ ಯಾರಿಗಾದರೂ, ಯಾವುದೇ ರೀತಿಯ ಹಕ್ಕು, ಅಧಿಕಾರ, ಹಿತಾಸಕ್ತಿ ಮತ್ತು ಸ್ವಾಧೀನ ವಗ್ಯೆರೆ ಇದ್ದಲ್ಲಿ, ಸದರಿಯವರುಗಳು ಈ ಸಾರ್ವಜನಿಕ ತಿಳುವಳಿಕೆ ಪತ್ರವು ನಿಯಮಾನುಸಾರ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡ 7 ದಿನಗಳ ಒಳಗಾಗಿ, ಸಂಬಂಧಪಟ್ಟ ದಾಖಲೆಗಳ ಸಮೇತ ಅವರ ತಕರಾರು, ವಗ್ಯೆರೆಗಳನ್ನು ಲಿಖಿತ ರೂಪದಲ್ಲಿ ನಮ್ಮ ಕಕ್ಷಿದಾರರಿಗಾಗಲಿ ಅಥವಾ ನಮಗಾಗಲಿ ಖುದ್ದಾಗಿಯೇ ಆಗಲಿ ಅಥವಾ ಅಂಚೆ ಮೂಲಕವೇ ಆಗಲಿ ಸಲ್ಲಿಸತಕ್ಕದ್ದು, ತಪ್ಪಿದಲ್ಲಿ ನಮ್ಮ ಕಕ್ಷಿದಾರರು ಷೆಡ್ಯೂಲ್ ಸ್ವತ್ತಿಗೆ ಸಂಬಂಧಿಸಿದಂತೆ ಮೇಲ್ಕಂಡ ಜವರಯ್ಯ, ಕುಮಾರ, ಗಣೇಶ ಮತ್ತು ಅವರ ಕಾನೂನುಬದ್ಧ ವಾರಸುದಾರರು ಹಾಗೂ ಹರಿಹರಾನಂದಸ್ವಾಮಿ ರವರೊಂದಿಗೆ ನಿಯಮಾನುಸಾರ ಜಂಟಿ ಭೂ-ಅಭಿವೃದ್ಧಿ ಕರಾರನ್ನು ಮಾಡಿಕೊಳ್ಳುವ ಸಂಬಂಧ ಸಂಪೂರ್ಣವಾಗಿ ಕ್ರಮ ಕೈಗೊಳ್ಳುತ್ತಾರೆಂದು ಮತ್ತು ಈ ಮೇಲೆ ಹೇಳಿರುವ ನಿಗದಿತ ಅವಧಿಯ ನಂತರ ಬರುವ ಯಾವುದೇ ತಕರಾರುಗಳನ್ನು ಪರಿಗಣಿಸುವುದಿಲ್ಲವೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ಷೆಡ್ಯೂಲ್: ಮೈಸೂರು ಜಿ।।, ಹುಣಸೂರು ತಾ, ಕಸಬಾ ಹೋ., ಮೂಕನಹಳ್ಳಿಯ ಸರ್ವೆ ನಂ.119/2 ರಲ್ಲಿರುವ 1 ಎಕರೆ ಜಮೀನಿಗೆ ಚೆಕ್ಕುಬಂದಿ :- ಪೂರ್ವಕ್ಕೆ : ಸರ್ವೆ ನಂ.118 ರ ಜಮೀನು, ಪಶ್ಚಿಮಕ್ಕೆ : ರಸ್ತೆ, ಉತ್ತರಕ್ಕೆ : ಕಲ್ಯಾಣಮ್ಮನವರ ಜಮೀನು, ದಕ್ಷಿಣಕ್ಕೆ : ಜವರಯ್ಯ, ಕುಮಾರ ಮತ್ತು ಗಣೇಶ, ಬಿನ್ ಲೇ।। ಬೋರಯ್ಯರವರ ಬಾಬ್ತು ಸರ್ವೆ ನಂ.119/3 ರಲ್ಲಿನ 1 ಎಕರೆ ಅನ್ಯಕ್ರಾಂತವಾಗಿರುವ ಜಮೀನು

ಸಹಿ/– ವಿಜಯಶ್ರೀ ಲಾ – ಅಸೋಸಿಯೇಟ್ಸ್ ಎಂ.ಸಿ. ದಿಲೀಪ್ ಕುಮಾರ್, ಬಿಕಾಂ, ಎಲ್.ಎಲ್.ಬಿ., ನಂ, ಕೆ–8/1, ಮತ್ತು ಕೆ–8/1ಎ, 2ನೇ ಮಹಡಿ, ವಾಣಿವಿಲಾಸ ಮುಖ್ಯ ರಸ್ತೆ, ಕೆ.ಆರ್.ಮೊಹಲ್ಲಾ, ಮೈಸೂರು –570024

ಸಹಿ/– ಕಕ್ಷಿದಾರರು, ಸ್ಥಳ : ಮೈಸೂರು, ದಿನಾಂಕ: 27/10/2023







ಮೈಸೂರು ಮಿತ್ರ ಶನಿವಾರ 28 ಅಕ್ಟೋಬರ್ 2023

ಕರಡು ಮತದಾರರ ಪಟ್ಟಿ ಪ್ರಕಟ; ಕೊಡಗಲ್ಲಿ 4,59,916 ಮತದಾರರು

ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಮಡಿಕೇರಿ, ಅ.27– ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶುಕ್ರವಾರ ಬಿಡುಗಡೆ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿ ಮಾತನಾಡಿದ ಅವರು, ಈಗಾಗಲೇ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ಮಾಡಿ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

2024 ರ ಜ.5 ರಂದು ಅಂತಿಮ ಮತದಾರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಅದರೊಳಗೆ ಈ ಕರಡು ಮತದಾರರ ಪಟ್ಟಿಯನ್ನು ಗಮನಿಸಿ ಸರಿಪಡಿಸಿಕೊಳ್ಳಲು ಅವಕಾಶ ಇದೆ. 18 ವರ್ಷ ಪೂರ್ಣಗೊಂಡವರ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವೆಂಕಟ್ ರಾಜಾ ಅವರು ಕೋರಿದರು.

ಜಿಲ್ಲೆಯ ಒಟ್ಟು 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು ಸೇರಿ ಒಟ್ಟು 4,59,916 ಮತದಾರರು ಇದ್ದಾರೆ.

ಅದರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಯಲ್ಲಿ 1,14,294 ಪುರುಷ ಮತದಾರರು, 1,19,464 ಮಹಿಳಾ ಮತದಾರರು ಹಾಗೂ 10 ಇತರ ಮತದಾರರು ಒಟ್ಟು 2,33,768 ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಯಲ್ಲಿ 1,12,098 ಪುರುಷ ಮತದಾರರು, 1,14,039 ಮಹಿಳಾ ಮತದಾರರು, 11 ಇತರ ಮತದಾರರು ಒಟ್ಟು 2,26,148 ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ–7 ರಲ್ಲಿ ಆಕ್ಷೇಪಣೆ ಅರ್ಜಿಯನ್ನು ಪಡೆದುಕೊಳ್ಳಲಾಗುವುದು.

ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ



ಮಡಿಕೇರಿ, ಅ.27– ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಡಿಸಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ನೀಡಿದರು.

ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ಸ್ಥಳಾಂತರ ಮತ್ತಿತರ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಮತದಾರರ ಸಹಾಯವಾಣಿ (ವೋಟರ್ ಹೆಲ್ಪ್ ಲೈನ್)ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ ಇಲ್ಲದಿದ್ದಲ್ಲಿ ತಹಶೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ನಮೂನೆ–6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆ್ಯಪ್ (VOTER HELPLINE APP) ಹಾಗೂ https://voters.eci.gov.in/ / VOTERS' SERVICE PORTAL ಮೂಲಕ ಆನ್‌ಲೈನ್‌ನಲ್ಲಿ ನೇರವಾಗಿ ಸಲ್ಲಿಸಬಹುದು.

ಮತದಾರರ ಪಟ್ಟಿಯಲ್ಲಿ ಆಧಾರ್ ಲಿಂಕ್ ಮಾಡಲಾಗಿದ್ದು, ಯಾವುದಾದರೂ ಒಂದು ಮತಗಟ್ಟೆಯಲ್ಲಿ ಮಾತ್ರ ಹೆಸರು ಇರಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹಾಗೆಯೇ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಬರಲಿದ್ದು, ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅಗತ್ಯ ಸಹಕಾರ ನೀಡುವಂತೆ ರಾಜಕೀಯ ಪಕ್ಷಗಳ ಪ್ರಮುಖರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರರಾದ ತೆನ್ನಿರಾ ಮೈನಾ ಅವರು ಕೊಡಗು ಜಿಲ್ಲೆಯ ಹಾಡಿಯ ಜನರು ಇನ್ನೂ ಸಹ ಆಧಾರ್ ಕಾರ್ಡ್ ಪಡೆದುಕೊಂಡಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಕೊಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಆಧಾರ್ ಪಡೆಯದಿರುವ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಪಡೆಯುವಂತಾಗಲು 'ಆಧಾರ್ ನೋಂದಣಿ' ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕರಡು ಮತದಾರರ ಪಟ್ಟಿ ಸಂಬಂಧಿಸಿದಂತೆ ತಿದ್ದುಪಡಿ ಮತ್ತಿತರ ಸಂಬಂಧ ಈಗಲೇ ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ವೋಟರ್ ಹೆಲ್ಪ್ ಲೈನ್‌ನಲ್ಲಿ ಗಮನಿಸಬಹುದು ಎಂದರು.

ಬಾಳಗೋಡುವಿನಲ್ಲಿ ನ.16ರಿಂದ ಮೂರು ದಿನ ಅಂತರ ಕೊಡವ ಸಮಾಜಗಳ ಕ್ರೀಡಾಕೂಟ



ವಿರಾಜಪೇಟೆ, ಅ.27– ಕೊಡವ ಸಮಾಜದ ಒಕ್ಕೂಟ ಬಾಳುಗೋಡುವಿನಲ್ಲಿ ನ.16 ರಿಂದ 19 ರವರೆಗೆ ಅಂತರ ಕೊಡವ ಸಮಾಜಗಳ ನಡುವೆ ಹಾಕಿ ಪಂದ್ಯಾವಳಿ, ಹಗ್ಗಜಗ್ಗಾಟ, ತೆಂಗಿನಕಾಯಿಗೆ ಗುಂಡು ಹೊಡೆಯುವ ಪೈಪೋಟಿಯ ಕೊಡವ ನಮ್ಮೆ ನಡೆಯಲಿದೆ ಎಂದು ಒಕ್ಕೂಟದ ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ ಹೇಳಿದರು.

ವಿರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವ ಸಮಾಜಗಳ ಒಕ್ಕೂಟ ಅಧೀನದಲ್ಲಿ 33 ಕೊಡವ ಸಮಾಜಗಳು ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲಾ ಪೈಪೋಟಿಗಳು ಅಂತರ ಕೊಡವ ಸಮಾಜಗಳ ನಡುವೆ ನಡೆಯಲಿದೆ. ನ.16 ರಿಂದ 19 ರವರೆಗೆ ನಡೆಯುವ ಸ್ಪರ್ಧೆಯಲ್ಲಿ ಹಗ್ಗಜಗ್ಗಾಟಕ್ಕೆ 9 ಜನರ ತಂಡ ಮಾತ್ರ ಸೀಮಿತರಾಗಿರುತ್ತದೆ. ಕಲ್ಲು ಎಸೆತ ಮತ್ತು ಹಗ್ಗಜಗ್ಗಾಟಕ್ಕೆ ಒಂದು ಕೊಡವ ಸಮಾಜಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸುವ ಸಮಾಜಗಳು ನವೆಂಬರ್ 10ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳುವಂತೆ ಹೇಳಿದರು. ಮಹಿಳೆ ಹಾಗೂ ಪುರುಷರಿಗೆ ಹಗ್ಗಜಗ್ಗಾಟ, ಗುಂಡು ಎಸೆತ, ತೆಂಗಿನಕಾಯಿಗೆ ಗುಂಡು ಹೊಡೆಯುವ ಪೈಪೋಟಿಗಳು ನ.18 ರಂದು ನಡೆಯಲಿದೆ. ಹಗ್ಗಜಗ್ಗಾಟದ ಫೈನಲ್ ಪಂದ್ಯಾಟ ನ.19 ರಂದು ನಡೆಯಲಿದೆ. ವಿವರಗಳಿಗೆ ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ 9480003902, ಹಾಗೂ ಒಕ್ಕೂಟ ಕ್ರೀಡಾ ಸಮಿತಿ ಸಂಚಾಲಕ ಕಂಬೀರಂಡ ಕಿಟ್ಟು ಕಾಳಪ್ಪ, 9972389873 ಅನ್ನು ಸಂಪರ್ಕಿಸ ಬಹುದಾಗಿದೆ ಎಂದರು. ಗೋಷ್ಠಿಯಲ್ಲಿ ಒಕ್ಕೂಟ ಕ್ರೀಡಾ ಸಮಿತಿ ಸಂಚಾಲಕ ಕಂಬೀರಂಡ ಕಿಟ್ಟು ಕಾಳಪ್ಪ ಕ್ರೀಡಾ ಸಮಿತಿ ಕಾರ್ಯದರ್ಶಿ ಕೋಟೆರ ರಘು ಕಾರ್ಯಪ್ಪ, ಹಗ್ಗಜಗ್ಗಾಟ ಕ್ರೀಡಾ ಸಮಿತಿ ಸಂಚಾಲಕ ಬೊಳ್ಳಿಯಂಗಡದಾದು ಪೂವಯ್ಯ, ಕ್ರೀಡಾ ಸಮಿತಿ ನಿರ್ದೇಶಕ ಕೆ.ದೊರೆ ಪೂಣಚ್ಚ ಉಪಸ್ಥಿತರಿದ್ದರು.

ನ.4ಕ್ಕೆ ದಸರಾ ಮಂಟಪಗಳಿಗೆ ಶಾಂತಿ ಪೂಜೆ



ಮಡಿಕೇರಿ, ಅ.27– ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ನ.4ರಂದು ದಸರಾ ಮಂಟಪದ ಕಲಾಕೃತಿಗಳಿಗೆ ಶಾಂತಿ ಪೂಜೆ ನಡೆಯಲಿದೆ ಎಂದು ಕೋಟೆ ಮಹಾಗಣಪತಿ ಮಂಟಪ ಸಮಿತಿಯ ಅಧ್ಯಕ್ಷ ಹೆಚ್.ಪಿ.ಲೋಕೇಶ್ ತಿಳಿಸಿದ್ದಾರೆ. ಶಾಂತಿ ಪೂಜೆಯ ದಿನ ದಸರಾ ಪ್ರಯುಕ್ತ ಆಯೋಜಿಸಿದ್ದ ಲಕ್ಕಿಡಿಪ್‌ನ ಡ್ರಾ ಕೂಡ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅವಘಡಕ್ಕೆ ಬೇಸರ: ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪ ಶೋಭಾಯಾತ್ರೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಯಶಸ್ಸಿಗೆ ಕಾರಣಕರ್ತರಾದ ಸರ್ವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಆದರೆ ಶೋಭಾಯಾತ್ರೆ ಸಂದರ್ಭ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಅವಘಡಕ್ಕೀಡಾಗಿರುವುದು ಅತೀವ ಬೇಸರವನ್ನು ತಂದಿದೆ. ದೇವಿಯ ಅನುಗ್ರಹದಿಂದ ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಲೋಕೇಶ್ ಹೇಳಿದ್ದಾರೆ.

ಇಂದು ಚಂದ್ರಗ್ರಹಣ ಪ್ರಯುಕ್ತ ದೇವರ ದರ್ಶನಕ್ಕೆ ಅವಕಾಶ ಇಲ್ಲ

ಮಡಿಕೇರಿ, ಅ.27– ಅ.28 ರಂದು 'ಖಂಡಗ್ರಾಸ ಚಂದ್ರಗ್ರಹಣ' ಇರುವುದರಿಂದ ನಗರದ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ಅ.28 ರಂದು ಸಂಜೆ 6.30 ಗಂಟೆಗೆ ಮಹಾಪೂಜೆ ನಡೆಯಲಿದೆ. ನಂತರ ಸಾರ್ವಜನಿಕ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀ ಓಂಕಾರೇಶ್ವರ ದೇವಾಯದ ಕಾರ್ಯ ನಿರ್ವಾಹಕ ಅಧಿಕಾರಿ ಪಿ.ಎಲ್. ದೇವರಾಜ್ ಅವರು ತಿಳಿಸಿದ್ದಾರೆ.

ಪಂಪ್‌ಸೆಟ್‌ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ

ಕೆ.ಆರ್.ಪೇಟೆ, ಅ.27– ತಾಲೂಕಿನ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ವಿಭಾಗೀಯ ಕಾರ್ಯನಿರ್ವಾಹಕ ಇಂಜಿನಿಯರ್ ವೈ.ಆರ್.ವಿನುತ ತಿಳಿಸಿದರು.

ಪಟ್ಟಣದ ಚೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದ ಮೇರೆಗೆ ತಾಲೂಕಿನ 88 ವಿದ್ಯುತ್ ಫೀಡರ್‌ಗಳ ಮೂಲಕ ವಿವಿಧ ಪಾಳಿಗಳಲ್ಲಿ ನಿತ್ಯ 5 ಗಂಟೆಗಳ ಕಾಲ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಲು ಚೆಸ್ಕಾಂ ಅಧಿಕಾರಿಗಳ ತಂಡ ಕಾರ್ಯಪ್ರವೃತ್ತವಾಗಿದೆ. ಬೆಳಗ್ಗೆ 7.30ರಿಂದ ಮಧ್ಯಾಹ್ನ 12.30ರವರೆಗೆ, 12.30ರಿಂದ 5.30ರವರೆಗೆ, ರಾತ್ರಿ 9ರಿಂದ ಮಧ್ಯರಾತ್ರಿ 2ಗಂಟೆ ವರೆಗೆ, ರಾತ್ರಿ 1 ಗಂಟೆಯಿಂದ ಬೆಳಗ್ಗೆ 6 ರವರೆಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಹಗಲು ವಿದ್ಯುತ್ ಪೂರೈಕೆ ಮಾಡಿದ ಫೀಡರ್‌ಗಳಿಗೆ ಒಂದು ವಾರದ ನಂತರ ರಾತ್ರಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದರು.

ವಿದ್ಯುತ್ ಪೂರೈಕೆಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ ಎಇಇ ರಾಜಶೇಖರ್– 9448994910, ಎಇಇ ಹರೀಶ್– 9449598660 ಅಥವಾ ಇಇ ಮೊ: 9480844740 ಸಂಪರ್ಕಿಸುವಂತೆ ತಿಳಿಸಿದರು. ತಾಲೂಕಿನಲ್ಲಿರುವ ಎಲ್ಲಾ ಫೀಡರ್‌ಗಳಿಗೆ ಪಾಳಿ ಪದ್ಧತಿಯಲ್ಲಿ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ. ಹಲವೆಡೆ ಚಿರತೆ ಹಾವಳಿ ಇರುವ ಕಾರಣ ಪ್ರತಿ 3 ದಿನಕ್ಕೊಮ್ಮೆ ಪಾಳಿ ಬದಲಿಸಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹಲವು ರೈತರು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ತಾಲೂಕಿನ ಬಹುತೇಕ ರೈತರು ಒಪ್ಪಿಗೆ ಸೂಚಿಸಿದರೆ ಪ್ರತಿ ವಾರ ಕ್ಕೊಮ್ಮೆ ಪಾಳಿ ಬದಲಾಯಿಸುವ ವ್ಯವಸ್ಥೆಯನ್ನು ಪ್ರತಿ ಮೂರು ದಿನಕ್ಕೊಮ್ಮೆ ಬದಲಾಯಿಸಿ ಎಲ್ಲಾ ರೈತರಿಗೂ ನಿತ್ಯ 5 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ರೈತರು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಮ್ಮ ಸಮೀಪದ ಶಾಖಾಧಿಕಾರಿಗಳಿಗೆ ಅಥವಾ ತಾಲೂಕು ಚೆಸ್ಕಾಂ ಕಚೇರಿ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ನೀಡಬೇಕೆಂದು ವಿನುತ ಮನವಿ ಮಾಡಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಶೇಖರ್ ಇನ್ನಿತರರಿದ್ದರು.

ಕಾವೇರಿ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿನಿಯರ ಸಾಥ್

ಮಂಡ್ಯ, ಅ.27– ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿಯರು ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್‌ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ನಿರಂತರ ಧರಣಿಯಲ್ಲಿ ನಗರದ ಕಾಲೇಜು ವಿದ್ಯಾರ್ಥಿನಿಯರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು. ಬೆಂಗಳೂರು–ಮೈಸೂರು ಹೆದ್ದಾರಿಗಿಳಿದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿನಿಯರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಸದರು, ಶಾಸಕರ ವಿರುದ್ಧ ಕಿಡಿಕಾರಿದರು.



ಮಹಿಳಾ ಕಾಲೇಜು ವಿದ್ಯಾರ್ಥಿನಿ ಮೋನಿಕಾ ಮಾತನಾಡಿ, ನಾವೆಲ್ಲರೂ ರೈತರ ಮಕ್ಕಳು. ನಮ್ಮ ತಾತನ ಕಾಲದಿಂದಲೂ ನಮ್ಮದು ರೈತ ಕುಟುಂಬ. ಬೇಸಾಯ ನಂಬಿ ಬದುಕುತ್ತಿದ್ದೇವೆ. ಕಾವೇರಿ ನಮ್ಮದು. ಅದನ್ನೇ ನಂಬಿದ್ದೇವೆ. ಆದರೆ ನಮ್ಮ ನೀರಿಗಾಗಿ ನಾವೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ನೀರು ಬೇಕೆಂದು ತಮಿಳುನಾಡು ಕೇಳಬೇಕು. ಆದರೆ ನಾವೇ ನೀರು ಬೇಕೆಂದು ಕೇಳುವ ಸ್ಥಿತಿಯನ್ನು ಆಳುವ ಸರ್ಕಾರಗಳು ಸೃಷ್ಟಿಸಿವೆ. ಮುಖ್ಯಮಂತ್ರಿಯಾದಿಯಾಗಿ ಯಾವೊಬ್ಬ ಸಚಿವರು ಕಾವೇರಿ ವಿಚಾರವಾಗಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ತಮಿಳು ನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಿ ರೈತರ ಹಿತ ಕಾಪಾಡಲು ಮುಂದಾಗಬೇಕು. ಎಲ್ಲರೂ ಕಾವೇರಿ ಹೋರಾಟಕ್ಕೆ ಕೈಜೋಡಿಸಿ ಎಂದರು.

ವಿದ್ಯಾರ್ಥಿನಿ ಟಿ.ಅನುಷಾ ಮಾತನಾಡಿ, ಕಾವೇರಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ತೆಗೆದುಕೊಂಡ ದಿಟ್ಟ ನಿರ್ಧಾರವನ್ನು ಈಗಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ತೆಗೆದುಕೊಳ್ಳಬೇಕು. ಕಾವೇರಿ ಕನ್ನಡಿಗರ ಸ್ವತ್ತು. ಇಲ್ಲಿಯ ರೈತರ ಹಿತ ಕಾಪಾಡದೇ ನೆರೆ ರಾಜ್ಯಕ್ಕೆ ನೀರು ಹರಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿ ಆಳುವ ಸರ್ಕಾರ ದೃಢ ನಿರ್ಧಾರಕ್ಕೆ ಮುಂದಾಗಬೇಕು ಎಂದರು.

ವಿದ್ಯಾರ್ಥಿನಿ ವಿನುತಾ ಮಾತನಾಡಿ, ಚುನಾವಣೆ ವೇಳೆ 2 ಸಾವಿರ ರೂ. ಕೊಟ್ಟು ಮತ ಪಡೆಯುವ ರಾಜಕಾರಣಿಗಳು ಸಂಕಷ್ಟ ಕಾಲದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವುದಿಲ್ಲ ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮತದಾರರ ಋಣ ಇದೆ ನಿಮಗೆ ಕಾವೇರಿ ನೀರು ಬೇಕಿಲ್ಲವಾ? ಎಂದು ಪ್ರಶ್ನಿಸಿದ ಅವರು ರೈತರಿಗೆ ನ್ಯಾಯ ದೊರಕಿಸಿಕೊಡದಿದ್ದ ಮೇಲೆ ನೀವೇಕೆ ಅಧಿಕಾರದಲ್ಲಿದ್ದೀರಿ. ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.

ಕಾವೇರಿಗಾಗಿ ಹೋರಾಟ ನಡೆಯುತ್ತಿದೆ. ರೈತರ ಮಕ್ಕಳಾದ ಪ್ರತಿಯೊಬ್ಬರೂ ಹೋರಾಟಕ್ಕೆ ಧುಮುಕಬೇಕು. ಹೋರಾಟದ ಬಗ್ಗೆ ನಿರ್ಲಕ್ಷ್ಯ ಬೇಡ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆ ಹೋರಾಟದ ತೀವ್ರತೆ ಹೆಚ್ಚಳ ಮಾಡಬೇಕಾಗಿದೆ ಎಂದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸುನಂದ ಜಯರಾಂ, ರೈತ ಸಂಘದ ಚಂದ್ರಶೇಖರ್, ಮುದ್ದೇಗೌಡ, ಕನ್ನಡ ಸೇನೆ ಮಂಜುನಾಥ್, ಮಹಾಂತಪ್ಪ, ಕೋಮಲ, ದಸಂಸ ಎಂ.ವಿ.ಕೃಷ್ಣ, ಫಯಾಜ್ ಭಾಗವಹಿಸಿದ್ದರು.

ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಂಡ್ಯ, ಅ.27– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ "2022ನೇ ಸಾಲಿನ ಏಕಲವ್ಯ ಪ್ರಶಸ್ತಿ" ಹಾಗೂ 2022–23ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ"2023–24ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ" ನೀಡಿ ಗೌರವಿಸಲು ಅರ್ಹ ಕ್ರೀಡಾಪಟುಗಳಿಂದ ಹಾಗೂ ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು/ಕ್ರೀಡಾ ಪೋಷಕರು ಕಚೇರಿ ವೇಳೆ ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್.ಎಂ.ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣ, ಮಂಡ್ಯ ಇವರ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ನ.27 ಕೊನೆ ದಿನ. ಬಳಿಕ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ: 08232–224725 ಅನ್ನು ಸಂಪರ್ಕಿಸಿ.

ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿದ ಪೋಷಕರು

ಕೆ.ಆರ್.ಪೇಟೆ, ಅ.27– ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ತಮ್ಮ ಮಗನ ಅಂಗಾಂಗ ದಾನ ಮಾಡುವ ಮೂಲಕ ಆತನ ಪೋಷಕರು ಮಾನವೀಯತೆ ಮೆರೆದಿದ್ದಾರೆ.



ತಾಲೂಕಿನ ಕಟ್ಟೆಕ್ಯಾತನಹಳ್ಳಿ ಗ್ರಾಮದ ನಿವಾಸಿ ಕೃಷ್ಣೇಗೌಡ, ಶಾರದಮ್ಮ ದಂಪತಿ ಪುತ್ರ ರಾಜೇಶ್(41) ಅವರು ಗುರುವಾರ ಮೈಸೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರಾಜೇಶ್ ಅವರ ಮೆದುಳಿಗೆ ತೀವ್ರ ಹಾನಿಯಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದರೂ ರಾಜೇಶ್ ಕೊನೆಯುಸಿರೆಳೆದರು. ಈ ವೇಳೆ ಅವರ ಪತ್ನಿ, ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ಪರಿವೀಕ್ಷಕಿ ಅರ್ಪಿತಾ ಮತ್ತು ರಾಜೇಶ್ ತಾಯಿ ಶಾರದಮ್ಮ ಅವರು ರಾಜೇಶ್ ಅವರ ಆಸೆಯಂತೆ ಅಂಗಾಂಗ ದಾನ ಮಾಡಿದರು. ತಮ್ಮ ಮಗನ ಸಾವಿನಲ್ಲಿ ಇಂತಹ ಕಾರ್ಯಕ್ಕೆ ಮುಂದಾದ ರಾಜೇಶ್ ಪೋಷಕರ ನಿರ್ಧಾರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಮೃತರು ಪತ್ನಿ ಅರ್ಪಿತಾ, ತಾಯಿ ಶಾರದಮ್ಮ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಅ.28ರಂದು ಮಧ್ಯಾಹ್ನ ಹುಟ್ಟೂರಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನ.1, ಕನ್ನಡ ರಾಜ್ಯೋತ್ಸವ



ಮಂಡ್ಯ, ಅ.27– ಜಿಲ್ಲಾಡಳಿತ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವವನ್ನು ನ.1ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಸಶಸ್ತ್ರ ಮೀಸಲು ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 7.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜೈ ಭುವನೇಶ್ವರಿ ರಥ ಹಾಗೂ ಕಲಾ ತಂಡಗಳ ಮೆರವಣಿಗೆ ಹೊರಟು 8.30ಕ್ಕೆ ಜಿಲ್ಲಾ ಜಿಲ್ಲಾ ಸಶಸ್ತ್ರ ಮೀಸಲು ಕವಾಯತು ಮೈದಾನದಲ್ಲಿ ಸಮಾವೇಶಗೊಳ್ಳುವುದು. 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡುವರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದೆ ಸುಮಲತಾ, ಎಂಎಲ್‌ಸಿಗಳಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ.ಮಂಜು, ಕೆ.ಎಂ.ಉದಯ್ ಭಾಗವಹಿಸಲಿದ್ದಾರೆ.

ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡ ವಶ

ಚಾಮರಾಜನಗರ, ಅ.27– ಅಡಿಕೆ ಹಾಗೂ ತೆಂಗಿನ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡವನ್ನು ಸೆನ್ ಠಾಣೆ ಪೊಲೀಸರು ವಶಪಡಿಸಿ ಕೊಂಡಿರುವ ಘಟನೆ ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಕುಮಾರ ಅಲಿಯಾಸ್ ಪುಲ್ಲಿ ಎಂಬುವರು ತಮ್ಮ ಅಡಿಕೆ ಹಾಗೂ ತೆಂಗಿನ ತೋಟ ಮಧ್ಯ 18 ಗಾಂಜಾ ಗಿಡಗಳನ್ನು(19ಕೆಜಿ) ಬೆಳೆದಿದ್ದರು. ಈ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರದ ಸೆನ್ ಠಾಣೆ ಪೊಲೀಸರು ದಾಳಿ ಮಾಡಿ ಗಾಂಜಾ ಗಿಡ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಸಾಗರ್, ಎಸ್‌ಐಗಳಾದ ಪ್ರಕಾಶ್, ಧನಂಜಯ್, ಮುಖ್ಯ ಪೇದೆಗಳಾದ ಮಹದೇವಸ್ವಾಮಿ, ರಮೇಶ್, ಚಿಕ್ಕಣ್ಣ, ಮಹೇಶ್, ನವೀನ್, ಭೀಮಪ್ಪಹಿಂಡಿ, ಖಾದರ್ ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ



ಚಾಮರಾಜನಗರ, ಅ.27– ರಾಜ್ಯ ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಅವರನ್ನು ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಶುಕ್ರವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಚಾಮರಾಜನಗರ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರರು ಕೆಲಕಾಲ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಿದರು. ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು ರಾಜ್ಯದ ಸಾಕಷ್ಟು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರ ನಮ್ಮ ನೆರವಿಗೆ ಧಾವಿಸುತ್ತದೆ. ನಮಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ಆರ್ಥಿಕ ಬೆಂಬಲ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡಬೇಕಾದ ಪ್ರಾಮುಖ್ಯತೆ ನೀಡದೇ ವಿದ್ಯಾರ್ಥಿ ವೇತನದಲ್ಲೂ ರಾಜಕೀಯ ಮಾಡುತ್ತಿರುವುದು ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇತರ ಇಲಾಖೆಗಳಡಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸ ಮಾಡಿದೆ ಎಂದು ದೂರಿದರು.

ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮುಂದುವರಿಸದಿರಲು ಪ್ರಮುಖ ಕಾರಣ ಅವರಿಗಿರುವ ಆರ್ಥಿಕ ಸಮಸ್ಯೆ. ವಿದ್ಯಾರ್ಥಿಗಳ ಆರ್ಥಿಕ ಸಮಸ್ಯೆ ಹೋಗಲಾಡಿಸಲು ವಿದ್ಯಾರ್ಥಿ ವೇತನ ನೀಡಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ ರಾಜ್ಯ ಸರ್ಕಾರ 2022–23ನೇ ಸಾಲಿನಲ್ಲಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ತಡೆ ಹಿಡಿದು ಆ ಹಣವನ್ನು ಇನ್ನಿತರ ಕಾರ್ಯಗಳಿಗಾಗಿ ಬಳಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ತಡೆ ಹಿಡಿದಿದೆ. ಎಸ್‌ಎಸ್‌ಪಿ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಮಂಜೂರಾಗಿರುವುದಾಗಿ ತೋರಿಸಿದರೂ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾವಾಗಿಲ್ಲ. ಹಣ ಜಮಾವಾಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲ ಉಂಟು ಮಾಡಿದ್ದು, ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ, ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗಗನ್, ಶ್ರೇಯಸ್, ಚಂದನ್, ಶಿವು, ಪ್ರೇಮ್, ಪೂವಿತಾ, ಅಶ್ವಿನಿ ಇತರರಿದ್ದರು.

ಕಾವೇರಿಗಾಗಿ ಬಾಯಿಗೆ ಬೀಗ ಹಾಕಿಕೊಂಡು ಪ್ರತಿಭಟನೆ



ಚಾಮರಾಜನಗರ, ಅ.27– ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಶುಕ್ರವಾರ ಬಾಯಿಗೆ ಬೀಗ ಹಾಕಿಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ಕಳೆದ 45 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೂ ಸರ್ಕಾರ ಈ ಬಗ್ಗೆ ಗಮನ ಹರಿಸದೇ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಕಾವೇರಿ ವಿಷಯದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ಶ್ರೀನಿವಾಸಗೌಡರು, ಚಾ.ವೆಂ.ರಾಜಗೋಪಾಲ್, ಮಹೇಶ್‌ಗೌಡ, ನಿಜಧ್ವನಿ ಗೋವಿಂದರಾಜು, ಲಿಂಗರಾಜು, ತಾಂಡವಮೂರ್ತಿ, ಗು.ಪುರುಷೋತ್ತಮ್, ಚಾ.ಹ.ಶಿವರಾಜ್, ರಾಜಪ್ಪ, ಪ್ರಕಾಶ್, ಚಾ.ಸಿ.ಸಿದ್ದರಾಜು ಇನ್ನಿತರರಿದ್ದರು.

ಅಬಕಾರಿ ಇಲಾಖೆಯಿಂದ ಅಕ್ರಮ ಮದ್ಯ ನಾಶ



ಚಾಮರಾಜನಗರ, ಅ.27– ಚಾಮರಾಜನಗರ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ದಾಖಲಿಸಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಪಡಿಸಿದ 487.560 ಲೀಟರ್ ಮದ್ಯ ಹಾಗೂ 76.900 ಲೀಟರ್ ಬಿಯರ್ ಅನ್ನು ಚಾಮರಾಜನಗರ ವಲಯ ಕಚೇರಿ ಆವರಣದಲ್ಲಿ ಚಾಮರಾಜನಗರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ.ಡಿ. ಮೋಹನ್‌ಕುಮಾರ್ ನೇತೃತ್ವದಲ್ಲಿ ನಾಶಪಡಿಸಲಾಯಿತು.

ಈ ವೇಳೆ ವಲಯ ಅಬಕಾರಿ ನಿರೀಕ್ಷಕ ಸಿ.ಎಂ.ಮಹದೇವ, ಚಾಮರಾಜನಗರ ಉಪವಿಭಾಗ ಅಬಕಾರಿ ನಿರೀಕ್ಷಕ ಎಂ.ಬಿ.ಉಮಾಶಂಕರ್, ಚಾಮರಾಜನಗರ ತಾಲೂಕು ಕಚೇರಿಯ ಗ್ರಾಮ ಆಡಳಿತ ಅಧಿಕಾರಿ ಎಸ್.ಉಜ್ವಲ್, ಕೆಎಸ್‌ಬಿಸಿಎಲ್ ಡಿಪೋ ಸಹಾಯಕ ವ್ಯವಸ್ಥಾಪಕ ಕೆ.ಎಂ.ಸಿದ್ದರಾಜು ಹಾಗೂ ಚಾಮರಾಜನಗರ ವಲಯ ಸಿಬ್ಬಂದಿ ಆರ್.ರಾಜೇಶ್, ಸಿ.ಮಣಿಕಂಠ, ಆರ್.ರಾಜು ಹಾಜರಿದ್ದರು.

ಇಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಾಮರಾಜನಗರ, ಅ.27– ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28ರಂದು ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 9 ಗಂಟೆಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡುವರು. ಮೆರವಣಿಗೆ ಪ್ರವಾಸಿ ಮಂದಿರದಿಂದ ನಗರದ ಪ್ರಮುಖ ಬೀದಿಗಳ ಮೂಲಕ ಪೇಟೆ ಪ್ರೈಮರಿ ಶಾಲಾ ಆವರಣಕ್ಕೆ ತಲುಪಲಿದೆ. ಬೆಳಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ವಿ.ಶ್ರೀನಿವಾಸ ಪ್ರಸಾದ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ನಗರಸಭಾ ಸದಸ್ಯರಾದ ಕಲಾವತಿ.ಎಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ

ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

SITE FOR SALE
30x40 East site sale at "Sharada Railway Layout". Rs. 68 Lakhs. Negotiable. #315, (Near Hari Vidyalaya, Bogadi). Call
9880273834

COMMERCIAL ಸೈಟು ಮಾರಾಟಕ್ಕಿದೆ
40x60, S/F,
ಹುಣಸೂರು ಮೇನ್ ರಸ್ತೆ, ಮನುಗನಹಳ್ಳಿ ಗೇಟ್. ಡಿಸಿ ಕನ್‌ವರ್ಷನ್.
9343361444

SITE FOR SALE
Site No. 103, 30x40 North Face Mahalaxmi Layout Hebbal Industrial Area, Mysore (Bank Loan available)
9980898999

30x40 ಸೈಟ್
ಕ್ರೈಸ್ತ ಪಬ್ಲಿಕ್ ಸ್ಕೂಲ್ ಹತ್ತಿರ ಮಾರಾಟಕ್ಕಿದೆ. ಉತ್ತರ ದಿಕ್ಕು. ಸೈಟು, ಹಳೇ ಮನೆ, ಹೊಸ ಮನೆ ಮಾರುವವರು.
9945042875

ವಧು ಬೇಕಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯ ಶಿವಳ್ಳಿ ಬ್ರಾಹ್ಮಣ ಜಾತಿಯ 60 ವರ್ಷದ ಅನುಕೂಲಸ್ಥ ವರನಿಗೆ 35 ರಿಂದ 45ರ ಪ್ರಾಯದ ವಿಚ್ಛೇದಿತ ಅಥವಾ ಅವಿವಾಹಿತ (ವಿಧವೆ) ಮಕ್ಕಳಿಲ್ಲದ ಸಸ್ಯಾಹಾರಿ ವಧು ಬೇಕಾಗಿದೆ.
8123559515
9741652777

JINI'S PILATES STUDIO
WE ARE HIRING!
JUNIOR CHEF
Min. Experience : 1 Year
"Skills : Nutrition & Healthy food knowledge.
Reach Us on:
9686868697

ಮನೆಯಲ್ಲಿ ಪಾಠ
ನಿಮ್ಮ ಮನೆಗೆ ಬಂದು, ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತದೆ. ಒಂದನೇ ತರಗತಿಯಿಂದ ಐದನೇ ತರಗತಿಯ ಮಕ್ಕಳಿಗೆ ಎಲ್ಲಾ ವಿಷಯಗಳ ಪಾಠಗಳನ್ನು ಹೇಳಿಕೊಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ (ಸಂಪರ್ಕಿಸಿ: ಶಿವಾನಿ ಶ್ರೀನಿವಾಸ್)
9632544023

ಹೋಟೆಲ್ ಕೆಲಸಕ್ಕೆ ಬೇಕಾಗಿದ್ದಾರೆ
ಮಹಿಳೆಯರು/ಪುರುಷರು ಸಪ್ಲೈಯರ್, ಕ್ಯಾಷಿಯರ್, ಕ್ಲೀನಿಂಗ್
ಕಾಳಿದಾಸ ರಸ್ತೆ, ಮೈಸೂರು
8884975688
9591292116

FLAT FOR SALE
2bhk Ground Floor North Facing # G-7, Sudabdhi Sukha
9731112763
9741435997

FOR RENT - INDUSTRIAL AREA - KSSIDC
#149, 7th Main, 2, 100 sq.ft. RCC Building, Hebbal Industrial Area, Metagalli. Suitable for CNC Machine Shop, Electricals, Electronic Assembly, Wholesale Distributing, Logistics etc. Contact:
9964812514, 8095678428

ತಕ್ಷಣ ಬೇಕಾಗಿದ್ದಾರೆ
1) ಸೆಕ್ಯೂರಿಟಿ ಸೂಪರ್‌ವೈಸರ್ (ಪುರುಷರು)
2) ಸೆಕ್ಯೂರಿಟಿ ಗಾರ್ಡ್‌ಗಳು (ಪುರುಷರು)
3) ಹೌಸ್‌ಕೀಪರ್ (ಪುರುಷ / ಮಹಿಳೆಯರು)
4) ಹೆಲ್ಪರ್ (ಹೋಟೆಲ್ & ಸರ್ವಿಸ್ ಸ್ಟೇಷನ್)
5) ಸ್ವೀಪರ್
ಸ್ಥಳ: ಮೈಸೂರು (ವಿದ್ಯಾರಣ್ಯಪುರಂ, ಕುವೆಂಪುನಗರ ಹಾಗೂ ಬೆಳವಾಡಿ.
9739199355 / 9844235981

ಹೊಸದಾಗಿ ಶುರು ಆಗುತ್ತಿರುವ ಬ್ಯೂಟಿ ಪಾರ್ಲರ್‌ಗೆ ಬ್ಯೂಟಿಷೀಯನ್ ಬೇಕಾಗಿದ್ದಾರೆ
ವಿಳಾಸ: ನಾಯ್ಡು ಸ್ಟೋರ್ಸ್ ಹತ್ತಿರ, ಶ್ರೀರಾಂಪುರ, 2ನೇ ಹಂತ, ಮೈಸೂರು
9035847077

20x30 ಮನೆ ಭೋಗ್ಯಕ್ಕಿದೆ
2BHK G/F ಇಂಡಿಪೆಂಡೆಂಟ್ ವಿತ್ ಸೋಲಾರ್, ವಿಜಯನಗರ 4ನೇ ಹಂತ, ಹೈಟೆನ್ಷನ್ ಡಬ್ಬಲ್ ರಸ್ತೆ,
9448071474

ಸಂಜೀವಿನಿ ಎಂಟರ್‌ಪ್ರೈಸೆಸ್
ಮೈಸೂರು ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಷ್ಠಿತ ಕಂಪನಿಗೆ ಪೆಟ್ರೋಲ್ ಬಂಕ್ ಮಾಡಲು 100x100 ಅಳತೆಯ ಖಾಲಿ ಜಾಗ ಬಾಡಿಗೆಗೆ ಅಥವಾ ಖರೀದಿಗೆ ಅಥವಾ ಲೀಸ್‌ಗೆ ಬೇಕಾಗಿದೆ
100ft Road, 80 Ft Road, 60 Ft Road
9742696222

ಮಾರಾಟಕ್ಕಿದೆ
960 Sqft (South) Kuberananda Sagar Phase-2 Site No.79
9342420985

FOR RENT Commercial Shop
1000 Sq, 500 Sq, 1000 Sq Gowden Clear Doctors Layout Ring Road Next to Loyalock
8867779222

ಸಂಪು ಮತ್ತು ಟ್ಯಾಂಕ್
ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 9108566022

ತಕ್ಷಣ ಬೇಕಾಗಿದ್ದಾರೆ
ದಟ್ಟಗಳ್ಳಿ ಮತ್ತು ಬೋಗಾದಿ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ.
ವಯೋಮಿತಿ : 50 ವರ್ಷದೊಳಗೆ
ವಿದ್ಯಾರ್ಹತೆ : SSLC,ಸಂಬಳ: 14500/-
ESI & PF ಸೌಲಭ್ಯವಿರುತ್ತದೆ.
9620777819
9620667819

DTCP SITES FOR SALE
DTCP Sites Rs. 699 per sq.ft., Near Jayapura, H.D. Kote Road, Mysore.
9590491194,9606783264

ಹೋಲ್‌ಸೇಲ್ ದರದಲ್ಲಿ
ಜೀವಂತ ನಾಟಿ ಕೋಳಿ ಕೆ.ಜಿ. ರೂ. 260, ರೂ. 350, ರೂ. 580
ಗೌಡ್ರು ನಾಟಿಕೋಳಿ ಅಂಗಡಿ

ನಂ. 198/1, ಪಿ.ಟಿ ಕ್ವಾಟ್ರಸ್ ಮೇನ್ ರೋಡ್, ದೊಡ್ಡಮ್ಮ ತಾಯಿ ಕಲ್ಯಾಣ ಮಂಟಪ ಪಕ್ಕ, ಎನ್.ಆರ್. ಮೊಹಲ್ಲಾ, ಮೈಸೂರು–570 007
9448048576, 9632378020

ಬೇಕಾಗಿದ್ದಾರೆ
ದಿನಸಿ ಅಂಗಡಿಯಲ್ಲಿ ಕೆಲಸ ಮಾಡಲು ಅನುಭವವುಳ್ಳ ಕ್ಲೀನಿಂಗ್ ಮತ್ತು ಪ್ಯಾಕಿಂಗ್ ಮಾಡಲು ಮಹಿಳೆಯರು ಬೇಕಾಗಿದ್ದಾರೆ. ಇಚ್ಛೆಯುಳ್ಳವರು ಸಂಪರ್ಕಿಸಿ: ಬಾಲಕೃಷ್ಣ ಪ್ರಾವಿಷನ್ ಸ್ಟೋರ್ಸ್ ನಜರ್‌ಬಾದ್, ಮೈಸೂರು

30x50 Muda Approved SITE FOR SALE
W/F at Roopa Nagar Clear Documents Direct Owners
9845836946
7975719180

ಬೇಕಾಗಿದ್ದಾರೆ
ಜ್ಯೂಸ್ ಮಾಡಲು ಅನುಭವ ಇರುವ ಹುಡುಗರು ಬೇಕಾಗಿದ್ದಾರೆ
9035598806
6360311567

ಮನೆ ಮಾರಾಟಕ್ಕಿದೆ
20x30, 3BHK ಡ್ಯೂಪ್ಲೆಕ್ಸ್ ಪೂರ್ವಕ್ಕೆ ಬಾಗಿಲು # 16 ವಿನಾಯಕ ಗಾರ್ಡನ್ ಸಿಟಿ ಗೋಲ್ಡ್, ಟಿ.ನರಸೀಪುರ ರಸ್ತೆ, ರಾಜಶೇಖರ್ ಹಾಸ್ಪಿಟಲ್ ಎದುರು ಆಲನಹಳ್ಳಿ ಸಿಗ್ನಲ್ ಹತ್ತಿರ ರಿಂಗ್ ರೋಡ್. (ಓನರ್ ನಂಬರ್)
8095503296

ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್
ಜರ್ಮನ್ ಟೆಕ್ನಾಲಜಿ ಬಳಸಿ ಸಂಪು, ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್ ಮಾಡಲಾಗುತ್ತದೆ.
Mob: 9008711654

ನಿವೇಶನಗಳು ಮಾರಾಟಕ್ಕಿದೆ
30 x 40 ಮತ್ತು 30 x 50 ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ಹತ್ತಿರ
ಮಾನಸಿ ನಗರ - 20 x 30
7483656875

ಕೆಲಸಕ್ಕೆ ಬೇಕಾಗಿದ್ದಾರೆ
ಸಂಪು ಮತ್ತು ಟ್ಯಾಂಕ್‌ನ್ನು ಮಿಷನರಿ ಬಳಸಿ ಕ್ಲೀನಿಂಗ್ ಮಾಡಲು ಹುಡುಗರು ಬೇಕಾಗಿದ್ದಾರೆ. ವಸತಿ ಸೌಲಭ್ಯವಿರುತ್ತದೆ ಆಕರ್ಷಕ ಸಂಬಳ ನೀಡಲಾಗುವುದು.
ಸ್ಥಳ: ಶಕ್ತಿನಗರ, ಮೈಸೂರು
9742361663
8123179664

SITE FOR SALE
Sathagalli 2 nd stege 50×80 east facing near VTU College
7899890370

2000sq ft Space in First Floor is available for Rent
Address: 801, "Bhadram" Old Kergalli Main Road A block Kanakadasa Nagar Dattagalli, 3rd Stage-570022
8088092300

ಬೇಕಾಗಿದ್ದಾರೆ
ಅನುಭವವುಳ್ಳ ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ. ಪುರುಷರು ಹಾಗೂ ಮಹಿಳೆಯರು ಉತ್ತಮ ವೇತನ ಹಾಗೂ ESI & PF ಸೌಲಭ್ಯವಿರುತ್ತದೆ. ಮೇಟಗಳ್ಳಿ, ಬೋಗಾದಿ, ಬೆಳವಾಡಿ ಸುತ್ತಮುತ್ತ ವಯೋಮಿತಿ– 30 ರಿಂದ 48 ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಪಾಸ್/ಪಿಯುಸಿ
9538886326,9538886328
9035269781,0821-4852002

ಉದ್ಯೋಗ ಅವಕಾಶ
ಬಂದ ದಿನವೇ ಕೆಲಸ (ಮಾರ್ಕೆಟಿಂಗ್ ಅಲ್ಲ) ಮೈಸೂರಿನ ಪ್ರತಿಷ್ಠಿತ MNC ಹಾಗೂ IT ಕಂಪನಿಗಳಿಗೆ 4th SSLC, PUC, ITI, Any Degree ಪಾಸ್ / ಫೇಲ್ ಆದ ಯುವಕ/ಯುವತಿಯರು ಇಂದೇ ಬೇಕಾಗಿದ್ದಾರೆ. ESI/PF ನೊಂದಿಗೆ ಊಟ ವಸತಿಯಿರುತ್ತದೆ.
ಸಂಬಳ+ಓಟಿ 15,200/- to 86,000/-
9740733021, 9535028750

ಸಂಪು ಕ್ಲೀನಿಂಗ್‌ಗಾಗಿ
ಸಂಪರ್ಕಿಸಿ:
8861612486

ಕೊಳ್ಳೇಗಾಲದ ಜ್ಯೋತಿಷ್ಯರು
ಜ್ಯೋತಿಷ್ಯ ರತ್ನ ಮೋಡಿ ಮಾಂತ್ರಿಕ ಪಂ॥ ಎಸ್.ಕೆ. ಪ್ರಶಾಂತ್ ಆಚಾರ್ಯ
ಮೊ: 9740947045
ಸ್ತ್ರೀ ಪುರುಷ ಪ್ರೇಮ, ಸಂತಾನ, ವಿವಾಹ, ದಾಂಪತ್ಯ ಸಮಸ್ಯೆ, ನಾಗದೋಷ, ಕುಜದೋಷ, ದುಷ್ಟಶಕ್ತಿ, ಪ್ರೇತಬಾಧೆ, ಸಾಲಬಾಧೆ, ವ್ಯಾಪಾರದಲ್ಲಿ ತೊಂದರೆ ತನ್ನವರೆ ತನಗೆ ಶತ್ರು ನಿಮ್ಮ ಯಾವುದೇ ಗುಪ್ತ ಹಾಗೂ ಕಠಿಣವಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುತ್ತಾರೆ. ಸ್ಥಳ: ಹೋಟೆಲ್ ಗೋವರ್ಧನ, ಡಾ॥ ರಾಜ್‌ಕುಮಾರ್ ಪಾರ್ಕ್ ಹತ್ತಿರ, ಶ್ರೀ ಹರ್ಷ ರಸ್ತೆ (ಹೊಸ ಸುಮಂಗಲಿ ಸಿಲ್ಕ್ಸ್ ಹತ್ತಿರ), ಮೈಸೂರು.

ಕೊಳ್ಳೇಗಾಲದ ಜ್ಯೋತಿಷ್ಯರು
ಪಂ. ಎಸ್. ಕುಮಾರಸ್ವಾಮಿ (ಮೋಡಿ ಮಾಂತ್ರಿಕರು)
MOB: 9880583804
ಇವರು ಕೊಳ್ಳೇಗಾಲದ ಚೌಡಿ, ಭೂತರಾಯ ಅಘೋಚರ ಶಕ್ತಿಯಿಂದ ಸ್ತ್ರೀ ಪುರುಷ ಪ್ರೇಮ, ದಾಂಪತ್ಯ ಸಮಸ್ಯೆ, ಶತ್ರು ದೋಷ, ಸಾಲ ಬಾಧೆ, ಯಾವುದೇ ಸಮಸ್ಯೆಗಳಿಗೆ ಮೋಡಿ ಮಾಂತ್ರಿಕ ಶಕ್ತಿಯಿಂದ ಚೌಡಿ ಮತ್ತು ಭೂತರಾಯನ ಪ್ರಯೋಗದಿಂದ ಎರಡೇ ದಿನದಲ್ಲಿ ಪರಿಹಾರ ಮಾಡಿಕೊಡುತ್ತಾರೆ.
ಖಾಯಂ ವಿಳಾಸ: ಎಟಿಎಂ ಪಕ್ಕ, ಟಿಕೆಟ್ ಬುಕ್ಕಿಂಗ್ ಕೌಂಟರ್ ಹತ್ತಿರ (ರಿಲಾಯನ್ಸ್ ಮಾಲ್) (ಕೆ.ಎಸ್.ಆರ್.ಟಿ.ಸಿ) ಸಬರ್ಬ್ ಬಸ್ ಸ್ಟ್ಯಾಂಡ್, ಮೈಸೂರು–1

ಮಾಂತ್ರಿಕ ಕೇರಳ ಶ್ರೀ ಭಗವತಿ ಜ್ಯೋತಿಷ್ಯರು
ಶ್ರೀ ಎಸ್.ಎಸ್.ಪ್ರಸಾದ್ ಪೊದುವಾಳ್
ಮೊ.: 9731839596
ಇವರು ಕುಟ್ಟಿಚೇತನ್ ರುದ್ರಿಮಾರ್ತಾಂಡ ದೇವಿ ಭಗವತಿ ಮಳಯಾಲಿ ಮಾಂತ್ರಿಕ ಶಕ್ತಿಯಿಂದ ಸ್ತ್ರೀ ಪುರುಷ, ಪ್ರೇಮ, ದಾಂಪತ್ಯ ಸಮಸ್ಯೆ, ಸಂತಾನ, ದುಷ್ಟಶಕ್ತಿ, ಶತ್ರುಬಾಧೆ, ವ್ಯಾಪಾರ, ಅತ್ತೆ ಸೊಸೆ ಕಿರಿಕಿರಿ, ಸಾಲಬಾಧೆ, ಆರೋಗ್ಯ, ಮಾನಸಿಕ ಚಿಂತೆ, ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ ತಕ್ಷಣದಲ್ಲಿ ಪರಿಹಾರ ಶತಸಿದ್ಧ. ಖಾಯಂ ಮನೆ ವಿಳಾಸ:– ಮನೆ ನಂ.68, ಸತ್ಯ ಮಾರ್ಗ ಗೀತಾ ಸ್ಕೂಲ್ ಹಿಂಭಾಗ, ಹೊಸ ಡಿ.ಸಿ ಆಫೀಸ್ ಎದುರು, ಸಿದ್ಧಾರ್ಥನಗರ, ಮೈಸೂರು.

ಬೇಕಾಗಿದ್ದಾರೆ
ಹುದ್ದೆ: ಲೇಡಿ ಆಡಿಟರ್ ಅಸಿಸ್ಟೆಂಟ್
ವಿದ್ಯಾರ್ಹತೆ: ಪಿಯುಸಿ ಕಾಮರ್ಸ್/ ಬಿ.ಕಾಂ ಮತ್ತು ಕಂಪ್ಯೂಟರ್ ಹಾಗೂ ಟ್ಯಾಲಿ ಜ್ಞಾನವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ
ಸೂಚನೆ: ಹೆಬ್ಬಾಳು, ಕುಂಬಾರಕೊಪ್ಪಲು, ವಿಜಯನಗರ, ಮೇಟಗಳ್ಳಿ ಸುತ್ತಮುತ್ತಲಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.
9742168396

ಕುಕ್ ಬೇಕಾಗಿದ್ದಾರೆ
ಕೋಲಾರದಲ್ಲಿ 250 ಜನರಿರುವ ಇಂಜಿನಿಯರಿಂಗ್ ಕಾಲೇಜ್ ಹಾಸ್ಟೆಲ್‌ಗೆ ಕುಕ್ ಬೇಕಾಗಿದ್ದಾರೆ. ಊಟ, ವಸತಿ ಸೌಲಭ್ಯವಿರುತ್ತದೆ
9380394304

ಬೇಕಾಗಿದ್ದಾರೆ
ಸೋಲಾರ್ ಮತ್ತು ಜನರೇಟರ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಐಟಿಐ / ಎಸ್‌ಎಸ್‌ಎಲ್‌ಸಿ ಪಾಸ್ / ಫೇಲ್. ಊಟದ ವ್ಯವಸ್ಥೆಯಿದೆ.
ಸಂಪರ್ಕಿಸಿ 9845118777

SITE FOR SALE
40' X 60', ಅಳತೆ @ ಸರ್ದಾರ್ ವಲ್ಲಭಾಯಿ ಪಟೇಲ್ ನಗರ, ಮೈಸೂರು. ಮಧ್ಯವರ್ತಿಗಳಿಗೆ ಅವಕಾಶವಿಲ್ಲ, ಸಂಪರ್ಕಿಸಿ :–
63625 94488

ನಿರ್ಮಲ ಸರ್ವೀಸ್
ಸಂಪು ಕ್ಲೀನಿಂಗ್‌ಗಾಗಿ ಸಂಪರ್ಕಿಸಿ:
6364079244

ಭೋಗ್ಯಕ್ಕಿದೆ
2 ಬೆಡ್ ರೂಂ ಇರುವ ಮನೆ ಮೊದಲನೇ ಮಹಡಿಯಲ್ಲಿ ಭೋಗ್ಯಕ್ಕಿದೆ ಹಾಗೂ ಅಂಗಡಿ ಮಳಿಗೆ (ಪ್ರತ್ಯೇಕ) ರಾಮಸ್ವಾಮಿ ಸರ್ಕಲ್ ಹತ್ತಿರ ಭೋಗ್ಯಕ್ಕಿದೆ
ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಲು ಮಹಿಳೆಯರು ಬೇಕಾಗಿದ್ದಾರೆ.
ಸಂಪರ್ಕಿಸಿ 9900948440

ತಕ್ಷಣ ಬೇಕಾಗಿದ್ದಾರೆ
1. ಭಾರತ ಮತ್ತು ಹೊರದೇಶಕ್ಕೆ ಮಾಸ್ಟರ್ ಟೈಲರ್ ಬೇಕಾಗಿದ್ದಾರೆ.
2. ಎಂಬ್ರಾಯಡರಿ ಮಿಷನ್ ಆಪರೇಟರ್ ಬೇಕಾಗಿದ್ದಾರೆ
3. ಪೀಸ್ ವರ್ಕ ಟೈಲರ್ಸ್ ಬೇಕಾಗಿದ್ದಾರೆ.
ಕಡ್ಡಾಯವಾಗಿ ಟೈಲರಿಂಗ್ ಮತ್ತು ಗಾರ್ಮೆಂಟ್ ತಯಾರಿಕೆಯಲ್ಲಿ ಸೂಕ್ತ ಅನುಭವ ಹೊಂದಿರಬೇಕು ಅನುಭವದ ಮೇಲೆ ಉತ್ತಮ ಸಂಬಳ ನೀಡಲಾಗುತ್ತದೆ.
ವಾಟ್ಸ್‌ಪ್ ಮಾತ್ರ 8296015646
8722994469
e-mail:mdirector@pgl.com.pg

ತಕ್ಷಣ ಬೇಕಾಗಿದ್ದಾರೆ
1) ಸೆಕ್ಯೂರಿಟಿ ಗಾರ್ಡ್ 10th/PUC (30 Yrs to 55 Yrs) (ಹೂಟಗಳ್ಳಿ, ನಂಜನಗೂಡು)
2) ಹೌಸ್‌ಕೀಪಿಂಗ್ – ಹುಡುಗರು/ ಮಹಿಳೆಯರು (ಬನ್ನಿಮಂಟಪ, ಮೇಟಗಳ್ಳಿ) ESI & PF ಸೌಲಭ್ಯವಿರುತ್ತದೆ.
9739166772
9880419847

ROOMS FOR RENT
with Attached Bathrooms on Monthly Basis Near Suburban Bus Stand
7619249709

ಬೇಕಾಗಿದ್ದಾರೆ
* ಲೇಡೀಸ್ ಸ್ಟಾಫ್ 3 (ಕಂಪ್ಯೂಟರ್ ಜ್ಞಾನ ಉಳ್ಳವರು)
* ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ 1 (1 ವರ್ಷ ಅನುಭವವಿರುವವರು)
* ಬೋರ್ಡ್ ಮೇಕರ್ 1 (1 ವರ್ಷ ಅನುಭವವಿರುವವರು)
* ವೆಲ್ಡಿಂಗ್ ಹುಡುಗರು 1 (1 ವರ್ಷ ಅನುಭವವಿರುವವರು)
ಯಶಿತಾ ಬಿಗ್ ಪ್ರಿಂಟ್
ಫೋನ್ : 88841 40303

ಉಚಿತ ತರಬೇತಿ
ಮನೆಯಿಂದಲೇ ಬಟ್ಟಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

ಸರ್ಕಾರದ ಯೋಜನೆಗೆ ತುರ್ತು ನೇಮಕಾತಿ
50 ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ
1 ವರ್ಷದ ಮಾರ್ಕೆಟಿಂಗ್ ಅನುಭವವಿರಬೇಕು
ಸ್ಥಳ: ಮೈಸೂರು ಜಿಲ್ಲೆ
ಸಂಪರ್ಕಿಸಿ:
86601 04946 / 91104 29472

Sudarshan Saur

ಸೇಲ್ಸ್ & ಸರ್ವೀಸ್
10 ವರ್ಷಗಳ ಗ್ಯಾರಂಟಿ
ATTRACTIVE OFFER
Bajaj Finserv Available
SUNZONE SOLAR SYSTEM
Vishwamanava Double Road, Kuvempunagar, Mysuru
9845175443

FEMALE COOK WANTED
For a small family of Retired Govt Officer in Mysuru City, Cook required Immediately. Age 30-40 Years. Free out House. Preference for Educated Widow Divorcee. Good Salary For Suitable person.
Call SMS
7349480337

HOUSE FOR RENT
AT Prime Locality 30x40, Duplex House 3-BHK, Near Hari Vidyalaya School, Bogadi, Mysore
9036750566
9343312865

ಬೇಕಾಗಿದ್ದಾರೆ/Wanted
ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಸುಸಜ್ಜಿತ ಶುದ್ಧ ಸಸ್ಯಾಹಾರಿ ಹೋಟೆಲ್‌ಗೆ (ಮುತ್ತೂಟ್ ಫೈನಾನ್ಸ್ ಮುಂದೆ, ಪಂಚವಟಿ ಸರ್ಕಲ್ ಹತ್ತಿರ) ಅನುಭವ ಇರುವ 1) ಅಸಿಸ್ಟೆಂಟ್ ಕುಕ್ ಸಹಾಯಕ (ತರಕಾರಿ ಹೆಚ್ಚುವ–ರುಬ್ಬುವ) Veg Cutting, Grinding Assit. Cook, 2) ಸಪ್ಲೈಯರ್ ವೇಟರ್ (Supplier) ಬೇಕಾಗಿದ್ದಾರೆ. ಆಕರ್ಷಕ ಸಂಬಳ, ವಸತಿ ಹಾಗೂ ಉತ್ತಮ ಸೌಲಭ್ಯ ಕೊಡಲಾಗುವುದು.
8884066266

ಸೈಟು ಮಾರಾಟಕ್ಕಿದೆ
50x80 Sqft 12000/- ಅರವಿಂದನಗರ, ಅಪೋಲೋ ಆಸ್ಪತ್ರೆ ಮುಖ್ಯ ರಸ್ತೆ, ಮೈಸೂರು. ಆನಂದ್:
8105064630
ಮಧ್ಯವರ್ತಿಗಳು ಕ್ಷಮಿಸಿ

HOUSE FOR LEASE
Newly Built 2BHK Independent House, Fully Furnished with Solar @ Lalithadri Nagar, Near Ring Road, Behind Indian Oil Petrol Bunk
9964414484

ಮನೆ ಮಾರಾಟಕ್ಕಿದೆ
40x70, W/N, 4BHK 28 ಚದರು ಮನೆ, ಕಾರ್ ಪಾರ್ಕಿಂಗ್, ಜೆ.ಪಿ.ನಗರ ರಿಂಗ್ ರಸ್ತೆ ಹತ್ತಿರ, ಶ್ರೀರಾಂಪುರ (ಬ್ಯಾಂಕ್ ಲೋನ್ ದೊರೆಯುತ್ತದೆ) 123 ಲಕ್ಷ
9342288281

1) 30x40 16 lakhs Hd kote road
2) 30x40 sites TNarasipura road saptamatruke layout attch
3) 20x30 g+2 house Dattagalli
4) 14x100 near RAMAVILAS road
5) 40x70 nice vista rammanahalli near
6) 40x60 N Police layout Satagalli
7) 40x60 N ring road facing uttanahalli near
8) 20x30 g+1 house srirampura
Prakruthi Properties
9538690359,9035990359

ತಕ್ಷಣ ಬೇಕಾಗಿದ್ದಾರೆ
ಮೈಸೂರಿನ ಸಾತಗಳ್ಳಿ, ಏರಿಯಾದಲ್ಲಿ ಹಾಗೂ ಮಳವಳ್ಳಿ, ಬಿಡದಿ, ಕನಕಪುರ, ಹಾವೇರಿಯಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ: SSLC ಆಕರ್ಷಕ ಸಂಬಳದೊಂದಿಗೆ ವಸತಿ ಸೌಲಭ್ಯ ಇರುತ್ತದೆ, ಹೆಚ್ಚಿನ ಮಾಹಿತಿಗಾಗಿ
9035050656
9035050653

ಸೈಟುಗಳು ಮಾರಾಟಕ್ಕೆ ಇದೆ
ಮುಡಾ ಅನುಮೋದಿತ ಸೈಟ್‌ಗಳು
30x50 - 50 ಲಕ್ಷಗಳು
75% ವರೆಗೆ ಬ್ಯಾಂಕ್ ಸಾಲ ಸೌಲಭ್ಯ ಪಡೆಯಬಹುದು, ಜೆಎಸ್‌ಎಸ್/ಪೊಲೀಸ್ ಲೇಔಟ್ ಹತ್ತಿರ, ಟಿ.ನರಸೀಪುರ ರಸ್ತೆ, ಮೈಸೂರು
1.5 Kms from Ring Road
9900363084
8660105902

ಖಾಲಿ ಜಾಗ 5000 ಅಡಿ
ಬಾಡಿಗೆಗೆ ದೊರೆಯುತ್ತದೆ 1ನೇ ಹಂತ ವಿಜಯನಗರ ವಾಟರ್ ಟ್ಯಾಂಕ್ ಪಕ್ಕ
9448978383

ಕೆಲಸಕ್ಕೆ ಬೇಕಾಗಿದ್ದಾರೆ
ಮೈಸೂರಿನ ಮಧ್ಯಭಾಗದಲ್ಲಿರುವ ಲಾಡ್ಜ್‌ಗೆ ರೂಂ ಬಾಯ್ ಮತ್ತು ಮಹಿಳಾ ಹೌಸ್ ಕೀಪಿಂಗ್ ಕೆಲಸಕ್ಕೆ ಬೇಕಾಗಿದ್ದಾರೆ.
9663991888
9739742344

ಹುಡುಗರು ಬೇಕಾಗಿದ್ದಾರೆ
Office ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ DL ಕಡ್ಡಾಯ ವಿದ್ಯಾರ್ಹತೆ: ಪಿಯುಸಿ, ವಯೋಮಿತಿ: 18 ರಿಂದ 30 ವರ್ಷ
7795294946
7019736007

ಪೂರ್ವ ದಿಕ್ಕಿನ ಹೊಸ ಮನೆ ಮಾರಾಟಕ್ಕಿದೆ ಹಾಗೂ ಸೈಟುಗಳು ಮಾರಾಟಕ್ಕಿವೆ
ಶ್ರೀರಾಂಪುರ ರಿಂಗ್ ರಸ್ತೆ ಮತ್ತು ಶ್ರೀನಗರ ಹಿಂಭಾಗ, ಮೈಸೂರು
8050345574

ಬೇಕಾಗಿದ್ದಾರೆ
ಮಂಡ್ಯ ಜಿಲ್ಲಾದ್ಯಂತ ಹಾಗೂ ಎಚ್.ಡಿ.ಕೋಟೆ ತಾಲ್ಲೂಕುಗಳಲ್ಲಿ ದ್ವಿಚಕ್ರ ವಾಹನದ ಸಾಲ ವಸೂಲಾತಿ ಕೆಲಸ ಮಾಡಲು ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ ಸಂಪರ್ಕಿಸಿ:
6364891413

ಅನುಬಂಧ.ಕಾಂ
ವೀರಶೈವ ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ, ಕುರುಬ, ನಾಯಕ, ಆದಿಕರ್ನಾಟಕ, ವಿಶ್ವಕರ್ಮ, ಮರಾಠ, ಮಡಿವಾಳ, ತಮಿಳು, ಉಪ್ಪಾರ, ಅಂತರ್ಜಾತಿ, ಕ್ರಿಶ್ಚಿಯನ್, ಮುಂತಾದ ಎಲ್ಲಾ ಜಾತಿಯ ವಧುವರರಿಗೆ ಸಂಪರ್ಕಿಸಿ
9449408551

3BHK DUPLEX HOUSE FOR SALE
3 Yrs Old, N/E Corner Park Facing, 28x40 Muda App, Panchacharya Layout, Vijayanagar 4th Stage, Mysuru. Near SVEI School
Price - Rs. 1.18 Cr
8660105902

SITES FOR SALE
30X40 - 33 LAKHS
20X40 - 24 LAKHS
BANK LOAN UPTO 80%
NEAR GURUR BUS STOP RAMABAINAGAR, MYSORE
DTCP APPROVED (CORPORATION LIMITS)
1.5 Kms from JP Nagar Ring Road
8660105902

ಕೆಲಸಕ್ಕೆ ಬೇಕಾಗಿದ್ದಾರೆ
ಮೈಸೂರು, ಕೂರ್ಗಳ್ಳಿ, ಹೂಟಗಳ್ಳಿ, ಮೇಟಗಳ್ಳಿ, ಬೋಗಾದಿಯಲ್ಲಿ ಉನ್ನತ BPO Call Center ಉನ್ನತ ಕಂಪನಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು Security's House Keeping, Tellecaller, Helper, Machine Operator, SSLC, PUC Any Degree/ ITI, Deploma, ವಿದ್ಯಾಭ್ಯಾಸವುಳ್ಳ ಮಹಿಳೆಯರು/ಪುರುಷರು ಕೆಲಸಕ್ಕೆ ಬೇಕಾಗಿದ್ದಾರೆ. ಉನ್ನತ ಸಂಬಳ: 12000 ರಿಂದ 15000 ವರೆಗೆ ESI-PF ಸೌಲಭ್ಯ ಇದೆ.
9036461347,9108180329

ಮನೆ ಬಾಡಿಗೆಗೆ ಇದೆ
40x60, I Floor East Facing, 3 Bed Room Spacious House For Rent Near Kuvempunagar Bus Depot.
9845123716

ಕೆಲಸಕ್ಕೆ ಬೇಕಾಗಿದ್ದಾರೆ
1. ಸೆಕ್ಯೂರಿಟಿ ಗಾರ್ಡ್ (ಪುರುಷರು): ಡಿ ಅರಸು ರಸ್ತೆ, ಬನ್ನಿಮಂಟಪ ಹೈವೇ ಸರ್ಕಲ್, ಚಾಮುಂಡಿಪುರಂ, ಕುವೆಂಪುನಗರ, ಕೆ.ಆರ್.ಎಸ್, ಹಿನ್ಕಲ್, ಹೆಬ್ಬಾಳ್ ಇಂಡಸ್ಟ್ರೀಯಲ್ ಏರಿಯಾ, ಯಾದವಗಿರಿ, ಶ್ರೀರಂಗಪಟ್ಟಣ ಹತ್ತಿರ
2. ಸೆಕ್ಯೂರಿಟಿ ಫೀಲ್ಡ್ ಆಫೀಸರ್ ಬೇಕಾಗಿದ್ದಾರೆ (ಎಸ್‌ಎಸ್‌ಎಲ್‌ಸಿ ಪಾಸ್, ಸ್ಕೂಟರ್ ಇರಬೇಕು ವಯಸ್ಸು 45ರ ಒಳಗೆ)
8310098788
6361439167

HOUSE FOR SALE
Ramakrishna Nagar 60x40 3 BHK Duplex Modern Interior Kitchen with Car Garage
9341624462

ತಕ್ಷಣ ಬೇಕಾಗಿದ್ದಾರೆ
ಪೆಟ್ರೋಲ್ ಬಂಕ್‌ಗೆ ಮ್ಯಾನೇಜರ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಸ್ಥಳ: ಮೈಸೂರು, ವಯೋಮಿತಿ: 30 ರಿಂದ 50 ರವರೆಗೆ ಪದವೀಧರರಾಗಿರಬೇಕು
6364748485

ಸೈಟುಗಳು ಮಾರಾಟಕ್ಕಿದೆ ಮುಡಾ ಅಪ್ರೂವ್ಡ್
30x40 - South Face
30x40 - North Face
40x60 - West Face
40x60 - East Face
ಯುನಿವರ್ಸಿಟಿ ಲೇಔಟ್ ಎದುರು, ರಿಂಗ್ ರಸ್ತೆ ಹತ್ತಿರ
30x40 ವರಕೂಡು ಹತ್ತಿರ
9900372792

SITE FOR SALE
40X45 South Face price 4250/- Sqft (Slightly Negotialble) Just 100 Mtrs From Railway Colony Main Road, Hebbal
9901212321
8880883339
Brokers Excuse

ವಧು–ವರರ ಮಾಹಿತಿ ಕೇಂದ್ರ
ಒಕ್ಕಲಿಗ/ಲಿಂಗಾಯತ/ ಕುರುಬ/ನಾಯಕ/ SC & ಎಲ್ಲಾ ಜಾತಿಯ ವಧು–ವರರಿಗಾಗಿ ಸಂಪರ್ಕಿಸಿ: (IInd Marriage Also)
9343175000

ಉತ್ತಮವಾದ ಸಾವಯವ ಕೆಂಪು ಮಣ್ಣು 5 ಎಕರೆ 32 ಗುಂಟೆ 2 ಬೋರ್‌ವೆಲ್ ಇರುವ ವಾಸದ ಮನೆ ಮೀನು ಸಾಕಾಣಿಕೆ ತೊಟ್ಟಿ, ಗೋಡೌನ್ ಸಮೇತ ನಂಜನಗೂಡು–ಚಾ.ನಗರ ಹೈವೇಯಿಂದ 5 ಕಿ.ಮೀ ಕೆರೆಹಳ್ಳಿಗೆ ಸೇರಿದ 16 ವರ್ಷದ ತೆಂಗಿನ ತೋಟ ಮಾರಾಟಕ್ಕಿದೆ
6361061316

ಸೈಟು ಬೇಕಾಗಿದೆ
ಲಾಲ್ ಬಹದ್ದೂರ್ ಶಾಸ್ತ್ರಿನಗರ ವಸಂತನಗರ, ಶಾಂತವೇರಿ ಗೋಪಾಲಗೌಡ ನಗರ, ಸಪ್ತ ಮಾತೃಕ ಲೇಔಟ್ ಪೊಲೀಸ್ ಲೇಔಟ್ ಜೆ.ಎಸ್.ಎಸ್.ಲೇಔಟ್
9844436672

ಮೈಸೂರು ಮಿತ್ರ ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಮತ್ತಷ್ಟು ವರ್ಗೀಕೃತ ಜಾಹೀರಾತು ಪುಟ 10 ರಲ್ಲಿ

ಮುಡಾ ಕಚೇರಿ ಸಭಾಂಗಣದ ಎಸಿಯಲ್ಲಿ ಆಕಸ್ಮಿಕ ಬೆಂಕಿ



ಮೈಸೂರು, ಅ. 27(ಆರ್‌ಕೆ)– ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಸಭಾಂಗಣದ ಹವಾನಿಯಂತ್ರಿತ (ಎಸಿ) ಉಪಕರಣದಲ್ಲಿ ಇಂದು ಆಕಸ್ಮಿಕ ಬೆಂಕಿ ಹೊತ್ತಿಕೊಂಡಿತು.

ಬೆಳಗ್ಗೆ ಸುಮಾರು 11.15 ಗಂಟೆ ವೇಳೆಯಲ್ಲಿ ಇಂಜಿನಿಯರ್‌ಗಳು ಸಭೆ ನಡೆಸುತ್ತಿದ್ದಾಗ ಉಪಕರಣದಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಧಿಕಾರಿಗಳು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಕಂಪ್ರೈಸರ್‌ನಿಂದ ಫಿಲ್ ಮಾಡಿದ ಗ್ಯಾಸ್ ಬಾಕ್ಸ್ ಸ್ಫೋಟಗೊಂಡ ಕಾರಣ ಎಸಿ ಯೂನಿಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬುದು ಸ್ಥಳ ಮಹಜರು ನಡೆಸಿದಾಗ ತಿಳಿದು ಬಂದಿದೆ ಎಂದು ಮುಡಾ ಆಯುಕ್ತ ಜಿ.ಟಿ. ದಿನೇಶ್‌ಕುಮಾರ್ ತಿಳಿಸಿದ್ದಾರೆ.

ಆದರೆ, ಘಟನೆಯಿಂದ ಯಾವುದೇ ವಸ್ತು, ದಾಖಲೆಗಳಿಗೆ ಹಾನಿಯಾಗಿಲ್ಲ, ಯಾರಿಗೂ ತೊಂದರೆಯಾಗಿಲ್ಲ. ಹಳೇ ಎಸಿ ಯೂನಿಟ್‌ಗಳು, ವಿದ್ಯುತ್ ಸಾಮಗ್ರಿಗಳನ್ನು ತೆಗೆದು ಹೊಸದಾಗಿ ಅಳವಡಿಸಲು ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.

ಅರಣ್ಯಾಧಿಕಾರಿಗಳಿಂದ ಮೈಸೂರಲ್ಲೂ 'ಹುಲಿ ಉಗುರಿನ' ಶೋಧ

● ಮೌಖಿಕವಾಗಿ ನಿತ್ಯವೂ ಹಲವು ದೂರು ● ಆನೆ ಬಾಲದ ಕೂದಲಿನ ಉಂಗುರದ ಮೇಲೂ ಕಣ್ಣು ● ಆನೆ ಬಾಲದ ಬದಲು ಹಸು, ಕುದುರೆ ಬಾಲದ ಕೂದಲು; ಹಾಗೆಯೇ ಹಸು, ಎತ್ತಿನ ಗೊರಸಿನಿಂದ ಹುಲಿ ಉಗುರಿನ ಆಕೃತಿ ರಚಿಸಿ ವಂಚನೆ ಬಯಲು

ಮೈಸೂರು, ಅ.27(ಎಂಟಿವೈ)– ಸಿನಿಮಾ ನಟರು, ರಾಜಕಾರಣಿಗಳಿಗೆ ರಾಜ್ಯದಾದ್ಯಂತ ಹುಲಿ ಉಗುರಿನ ಪೆಂಡೆಂಟ್‌ನಿಂದ ಸಂಕಷ್ಟ ಎದುರಾಗಿದ್ದು, ಇದರ ಬೆನ್ನಲ್ಲೇ ಮೈಸೂರಲ್ಲಿ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹುಲಿ ಉಗುರಿನ ಬೆನ್ನತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಚೈನ್ ಹಾಕಿಕೊಂಡಿರುವ ಚಿತ್ರಗಳನ್ನು ಅಪ್‌ಲೋಡ್ ಮಾಡಿರುವುದನ್ನು ಪರಿಗಣಿಸಿ, ಕೆಲವರು ಅರಣ್ಯಾಧಿಕಾರಿಗಳಿಗೆ ಮೌಖಿಕ ದೂರು ನೀಡಿದ್ದಾರೆ. ಮೈಸೂರಲ್ಲೂ ಹಲವರ ಬಳಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಇರುವ ಬಗ್ಗೆ ಮೌಖಿಕ ದೂರು ಕೇಳಿ ಬಂದಿದೆ.

ವನ್ಯಜೀವಿ ಆಸಕ್ತರು ನೀಡಿರುವ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತಂಡ ಈಗಾಗಲೇ ಕಾರ್ಯೋನ್ಮುಖವಾಗಿದ್ದು, ಗೌಪ್ಯವಾಗಿ ಅಗತ್ಯ ಮಾಹಿತಿ ಕಲೆ ಹಾಕತೊಡಗಿದ್ದಾರೆ. ಬಂದಿರುವ ದೂರುಗಳಲ್ಲಿ ಕೆಲವು ನಿರ್ದಿಷ್ಟ ಮಾಹಿತಿ ಇಲ್ಲದ ಕಾರಣ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲು ತೊಡಕಾಗಿದೆ. ಈ ಹಿನ್ನೆಲೆಯಲ್ಲಿ ದೂರು ಸತ್ಯಾಂಶದಿಂದ ಕೂಡಿದೆಯಾ ಎಂದು ಪರಿಶೀಲಿಸಿದ ನಂತರ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಉದ್ದೇಶಿಸಿದ್ದಾರೆ.

ಆನೆ ಬಾಲದ ಕೂದಲಿನ ಉಂಗುರದ ಮೇಲೂ ಕಣ್ಣು: ರಾಜ್ಯದಾದ್ಯಂತ ಹುಲಿ ಉಗುರಿನ ಜಾಡು ಬೆನ್ನತ್ತಿರುವ ಅರಣ್ಯ ಇಲಾಖೆ ಮೈಸೂರಲ್ಲಿ ಆನೆ ಬಾಲದ ಕೂದಲಿನ ಉಂಗುರದ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ. ಕೆಲವರು ಆನೆ ಬಾಲದ ಕೂದಲು ಎಂದು ಕುದುರೆ ಹಾಗೂ ಹಸುವಿನ ಬಾಲದ ಕೂದಲು ನೀಡಿ ವಂಚಿಸುತ್ತಿರುವ ಮಾಹಿತಿಯೂ ಲಭ್ಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಯಾರಾದರೂ ಆನೆ ಬಾಲದ ಕೂದಲು ತಂದರೆ ಮಾಹಿತಿ ನೀಡುವಂತೆ ಆಭರಣ ತಯಾರಕರಿಗೆ ಸೂಚನೆ ನೀಡಿದ್ದಾರೆ. ಕೆಲವರು ಹಸುವಿನ ಪಾದದ ಗೊರಸು (ಲಾಳ ಕಟ್ಟಲು ಒರೆದಾಗ ಬರುವ ಚಕ್ಕೆ) ಹುಲಿ ಉಗುರಿನ ಮಾದರಿಯಲ್ಲಿ ವಿನ್ಯಾಸಗೊಳಿಸಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಮಾಹಿತಿ ಇದೆ. ಈ ಎಲ್ಲಾ ಅಂಶವನ್ನು ಮುಂದಿಟ್ಟುಕೊಂಡು ಅರಣ್ಯ ಅಪರಾಧ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.



ವಿಶ್ವಕಪ್ ಮಹಾಸಮರ 2023

ಪಾಕ್ ವಿರುದ್ಧ ದ.ಆಫ್ರಿಕಾಕ್ಕೆ ರೋಚಕ ಜಯ



ಚೆನ್ನೈ, ಅ.27– ತಬ್ರೈಜ್ ಶಮ್ಸಿ ಅಮರ ಮಾರಕ ಬೌಲಿಂಗ್ ದಾಳಿ ಹಾಗೂ ಐಡನ್ ಮಾರ್ಕ್ರಾಮ್ ಅವರ ಅರ್ಧ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ಪಾಕಿಸ್ತಾನ ವಿರುದ್ಧ 1 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

ಆ ಮೂಲಕ ದಕ್ಷಿಣ ಆಫ್ರಿಕಾ ಐಸಿಸಿ ಟೂರ್ನಿಯಲ್ಲಿ ಬರೋಬ್ಬರಿ 23 ವರ್ಷಗಳ ಬಳಿಕ ಪಾಕಿಸ್ತಾನವನ್ನು ಸೋಲಿಸಿ ಸೇಡು ತೀರಿಸಿಕೊಂಡಿದೆ. ಅಲ್ಲದೇ ಅಂಕಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ. ಅತ್ತ ಪಾಕಿಸ್ತಾನ ಕಳಪೆ ಬ್ಯಾಟಿಂಗ್‌ನಿಂದ ಸೋತು ಸೆಮಿಸ್ ರೇಸ್‌ನಿಂದ ಹೊರಬಿದ್ದಿದೆ.

ಇಲ್ಲಿನ ಎಂ.ಎ.ಚಿದಂಬರಂ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್‌ಗಳಲ್ಲಿ 270 ರನ್‌ಗಳಿಗೆ ಆಲೌಟಾಯಿತು. ತಂಡದ ಪರ ನಾಯಕ ಬಾಬರ್ ಅಜಂ 50, ಮೊಹಮ್ಮದ್ ರಿಜ್ವಾನ್ 31, ಇಫ್ತಿಕಾರ್ ಅಹಮ್ಮದ್ 21, ಇಮಾಮ್ ಉಲ್ ಹಕ್ 12, ಸೌದ್ ಶಕೀಲ್ 52, ಶದಾಬ್ ಖಾನ್ 43, ಮೊಹಮ್ಮದ್ ನವಾಜ್ 24 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ತಬ್ರೈಜ್ ಶಮ್ಸಿ 4 ವಿಕೆಟ್ ಉರುಳಿಸಿ ಯಶಸ್ವಿ ಬೌಲರ್ ಎನಿಸಿದರು. ಉಳಿದಂತೆ ಮಾರ್ಕೊ ಜಾನ್ಸೆನ್ 3, ಜೆರಾಲ್ಡ್ ಕೋಟ್ಜಿ 2, ಲುಂಗಿ ಎನ್ಗಿಡಿ 1 ವಿಕೆಟ್ ಕಬಳಿಸಿದರು.

ಪಾಕಿಸ್ತಾನ ನೀಡಿದ 271ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 47.2 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತು. ತಂಡದ ಪರ ಐಡನ್ ಮಾರ್ಕ್ರಾಮ್ 93 ಎಸೆತಗಳಲ್ಲಿ 3 ಸಿಕ್ಸರ್, 7 ಬೌಂಡರಿ ಒಳಗೊಂಡ 91 ರನ್ ಗಳಿಸಿದರೇ, ತೆಂಬಾ ಬವುಮಾ 28, ಕ್ವಿಂಟನ್ ಡಿಕಾಕ್ 24, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 21, ಹೆನ್ರಿಚ್ ಕ್ಲಾಸೆನ್ 12, ಡೇವಿಡ್ ಮಿಲ್ಲರ್ 29, ಮಾರ್ಕೊ ಜಾನ್ಸೆನ್ 20, ಜೆರಾಲ್ಡ್ ಕೋಟ್ಜಿ 10 ರನ್ ಗಳಿಸಿದರು. ಪಾಕಿಸ್ತಾನದ ಪರ ಶಾಹೀನ್ ಆಫ್ರಿದಿ 3, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂ ಹಾಗೂ ಉಸಾಮಾ ಮಿರ್ ತಲಾ 2 ವಿಕೆಟ್ ಪಡೆದರು. ತಬ್ರೈಜ್ ಶಮ್ಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ



ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ಕಾಲೇಜು ಬಳಿಯ ಶ್ರೀ ಮಹರ್ಷಿ ವಾಲ್ಮೀಕಿ ನಾಮಫಲಕದ ಬಳಿ ಶುಕ್ರವಾರ ಶ್ರೀ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಾಜಿ ಶಾಸಕ ಎಲ್.ನಾಗೇಂದ್ರ ಶ್ರೀ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಉಮಾಶಂಕರ್, ಉಪಾಧ್ಯಕ್ಷ ಹೆಚ್.ಹರೀಶ್ ಕುಮಾರ್, ನಿರ್ದೇಶಕ ಪಡುವಾರಹಳ್ಳಿ ಎಂ.ರಾಮಕೃಷ್ಣ, ಪಡುವಾರಹಳ್ಳಿಯ ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಸಿ.ಸಂತೋಷ್, ನಿರ್ದೇಶಕ ಸಿ.ಡಿ.ಕುಮಾರ್, ಈ.ಬಸವರಾಜು, ದಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ಹೇಮಾ ಸಂತೋಷ್, ನಗರಪಾಲಿಕೆ ಮಾಜಿ ಸದಸ್ಯರಾದ ಎಂ. ಚಿಕ್ಕವೆಂಕಟು, ಪಾರ್ಥಸಾರಥಿ, ಬಸವರಾಜು, ಟೆನ್ನಿಸ್ ಗೋಪಿ, ಪ್ರಕಾಶ್ ಇನ್ನಿತರರಿದ್ದರು.

ಪಿಂಚಣಿ ಇತ್ಯರ್ಥಪಡಿಸುವಂತೆ ಮುಕ್ತ ವಿವಿ ಕುಲಪತಿ ಕಚೇರಿಯಲ್ಲಿ ನಿವೃತ್ತ ಪ್ರಾಧ್ಯಾಪಕ ಧರಣಿ

ಅ.31ರೊಳಗೆ ಬೇಡಿಕೆ ಈಡೇರಿಸುವ ಭರವಸೆ

ಮೈಸೂರು, ಅ.27(ಜಿಎ)–ನಿವೃತ್ತರಾಗಿ ಆರು ತಿಂಗಳು ಕಳೆದರೂ ಪಿಂಚಣಿ ಇತ್ಯರ್ಥಪಡಿಸದೇ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಓಯು) ಸತಾಯಿಸುತ್ತಿದೆ ಎಂದು ದೂರಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎ. ರಂಗಸ್ವಾಮಿ ಎಂಬುವರು ಗುರುವಾರ ಮುಕ್ತ ವಿವಿ ಕುಲಪತಿಗಳ ಕಚೇರಿಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದರು.

ಕನ್ನಡ ಪ್ರಾಧ್ಯಾಪಕರಾಗಿದ್ದ ಪ್ರೊ.ಎ.ರಂಗಸ್ವಾಮಿ, 2022ರ ಜುಲೈನಲ್ಲಿ ನಿವೃತ್ತಿ ಹೊಂದಿದ್ದರು. ಆದರೆ, ಅವರಿಗೆ ನಿವೃತ್ತಿ ಇತ್ಯರ್ಥ ಮಾಡದೇ ನೆಪ ಹೇಳಿ ಸತಾಯಿಸಲಾಗುತ್ತಿತ್ತು. ಇದರಿಂದ ಬೇಸತ್ತು ಕುಲಪತಿಗಳ ಕೊಠಡಿಯಲ್ಲೇ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಎಸ್‌ಓಯು ಕುಲಪತಿಗಳು ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟಿದ್ದಾರೆ.

ನಾನು ನಿವೃತ್ತಿಯಾಗಿ 15 ತಿಂಗಳು ಕಳೆದರೂ ನನಗೆ ಪಿಂಚಣಿ ಇತ್ಯರ್ಥವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅ.11ರಂದು ಕುಲಪತಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಚರ್ಚಿಸಿದ್ದೆ. ಅವರು 'ನಾನು ಕೆಲವು ದಿನ ನ್ಯಾಕ್ ಸಂಬಂಧವಾಗಿ ಪ್ರವಾಸದಲ್ಲಿರುತ್ತೇನೆ. ಬಂದ ನಂತರ ಸಮಸ್ಯೆ ಬಗೆಹರಿಸುತ್ತೇನೆ' ಎಂದು ತಿಳಿಸಿದ್ದರು. ಅವರು ಮೈಸೂರಿಗೆ ವಾಪಸ್ ಆದ ನಂತರವೂ ಸಮಸ್ಯೆ ಬಗೆಹರಿಯಲಿಲ್ಲ. ಈ ವೇಳೆ ಮತ್ತೆ ಭೇಟಿ ಮಾಡಿದಾಗ ಈಗ ಸಾಲು ಸಾಲು ರಜೆ ಇದೆ. ರಜೆ ನಂತರ ನೋಡೋಣ ಎಂದರು. ಅವರ ಮಾತಿನಂತೆ ನಾನು ಕಾಯುತ್ತಿದೆ. ನಂತರ ವಿಸಿ ಅವರು ಎಲ್ಲವನ್ನು ಅಪ್ರೂವಲ್ ಮಾಡಿದ್ದೇನೆ ಎಂದರು. ಆದರೆ, ಹಣ ಬರಲಿಲ್ಲ. ಮತ್ತೆ ಪ್ರಶ್ನಿಸಿದಾಗ ಅವರು ನಿಮ್ಮದು ಆಡಿಟ್ ಸಮಸ್ಯೆ ಎಂದು ಮೌಖಿಕವಾಗಿ ತಿಳಿಸಿದರು. ಅದಕ್ಕೆ ನಾನು ಅದನ್ನು ಆದೇಶ ನೀಡಿ ಎಂದು ಪಟ್ಟುಹಿಡಿದ ನಂತರ ಇಂದು ಆದೇಶದ ಪ್ರತಿ ನೀಡಿದ್ದಾರೆ. ಅ.31ರೊಳಗೆ ನಿಮ್ಮ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ ಕಾದು ನೋಡಬೇಕಿದೆ ಎಂದರು. ಪ್ರೊ. ಎ.ರಂಗಸ್ವಾಮಿ ಅವರು ಮುಕ್ತ ವಿವಿಯ ಪರೀಕ್ಷಾಂಗ ಕುಲಸಚಿವರಾಗಿ, ಗಂಗೂಬಾಯಿ ಹಾನಗಲ್ ವಿವಿ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಜತೆಗೆ ಅರಕಲಗೂಡು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ನಾಲ್ಕು ತಾಸು ಸಭೆ ನಡೆಸಿದ ಸಿಎಂ–ಡಿಸಿಎಂ; 20 ಶಾಸಕರಿಗೆ ನಿಗಮ, ಮಂಡಳಿ ಪಟ್ಟ?



ಬೆಂಗಳೂರು: ಲೋಕಸಭಾ ಚುನಾವಣೆಗೆ ಪೂರಕವಾಗಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ಸುಮಾರು 20 ಶಾಸಕರಿಗೆ ಆಯಕಟ್ಟಿನ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಮ್ಮತಕ್ಕೆ ಬಂದಿದ್ದಾರೆ.

ನಿಗಮ, ಮಂಡಳಿಗಳ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಇಬ್ಬರೂ ಶುಕ್ರವಾರ ನಾಲ್ಕು ಗಂಟೆ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 15 ರಿಂದ 20 ಶಾಸಕರಿಗೆ ಆಯಕಟ್ಟಿನ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನಪಡಿಸಲು ನಿರ್ಧರಿಸಲಾಗಿದೆ. ವಾರದೊಳಗೆ ಆದೇಶ ವನ್ನೂ ಹೊರಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚು ಅನುಕೂಲವಾಗುವಂತೆ ನಿಗಮ, ಮಂಡಳಿಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ನೀಡಬೇಕೆಂಬ ಬೇಡಿಕೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮುಂದಿಟ್ಟಿದ್ದರು. ಆದರೆ, ಚುನಾವಣೆ ಸಂದರ್ಭ ದಲ್ಲಿ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕದಂತೆ ತಡೆಯಲು ಅವರಿಗೆ ಪ್ರಮುಖ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವುದು ಅನಿವಾರ್ಯ ಎಂದು ಸಿದ್ದರಾಮಯ್ಯ ಅವರು ಮನವೊಲಿಸಿದ್ದಾರೆ ಎಂದು ಗೊತ್ತಾಗಿದೆ.

'ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜತೆ ಶಿವಕುಮಾರ್ ಅವರು ನಿಗಮ, ಮಂಡಳಿ ನೇಮಕಾತಿ ಕುರಿತು ಇತ್ತೀಚೆಗೆ ಚರ್ಚೆ ನಡೆಸಿದ್ದರು. ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುವಂತೆ ಖರ್ಗೆ ಮತ್ತು ವೇಣುಗೋಪಾಲ್ ಸೂಚಿಸಿದ್ದರು. ಸುರ್ಜೇವಾಲಾ ಅವರು ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಅವರ ಜತೆ ಚರ್ಚಿಸಿದ ಬಳಿಕ ನಿಗಮ, ಮಂಡಳಿಗಳ ನೇಮಕಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ' ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಪ್ರಾದೇಶವಾರು, ಜಾತಿವಾರು ಪ್ರಾತಿನಿಧ್ಯಗಳನ್ನು ನಿಗಮ, ಮಂಡಳಿಗಳ ನೇಮಕಾತಿಯಲ್ಲೂ ನೀಡಲು ನಿರ್ಧರಿಸಲಾಗಿದೆ.

ಸಂಪುಟ ಸೇರಲು ಬಯಸಿರುವ ಕೆಲವು ಹಿರಿಯ ಶಾಸಕರನ್ನೂ ನಿಗಮ, ಮಂಡಳಿಗಳ ಅಧ್ಯಕ್ಷರಾಗುವಂತೆ ಮನವೊಲಿಕೆ ಮಾಡಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

28.10.2023 ಶನಿವಾರ, ಮಳೆ ನಕ್ಷತ್ರ: ಸ್ವಾತಿ, 25.10.2023 ರಿಂದ 06.11.2023
ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷ,
ತಿಥಿ: ಹುಣ್ಣಿಮೆ, ನಕ್ಷತ್ರ: ರೇವತಿ, ರಾಹುಕಾಲ: ಬೆಳಗ್ಗೆ 9 ರಿಂದ 10.30ರವರೆಗೆ

■ **ರಾಮ್‌ಸನ್ಸ್ ಬೊಂಬೆ ಮನೆ:** ದಸರಾ ಬೊಂಬೆ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯ ರಸ್ತೆ, ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ.

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ :** ಮಧುಮೇಹ ತೊಂದರೆಗೆ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ ರಸ್ತೆ, ಬೆಳಗ್ಗೆ 10 ರಿಂದ.

■ **ತಾಲೂಕು ನಾಯರ ಸಂಘ :** ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಬೆಳಗ್ಗೆ 9.30ಕ್ಕೆ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ, ಸಭಾ ಕಾರ್ಯಕ್ರಮ, ಉದ್ಘಾಟನೆ : ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಉಪಸ್ಥಿತರು : ಕುವೆಂಪು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಪ್ರಶಾಂತ್ ನಾಯಕ್, ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್, ಅಧ್ಯಕ್ಷತೆ : ಶಾಸಕ ಕೆ. ಹರೀಶ್‌ಗೌಡ, ಮುಖ್ಯ ಅತಿಥಿಗಳು : ಸಂಸದರಾದ ಪ್ರತಾಪ್ ಸಿಂಹ, ವಿ. ಶ್ರೀನಿವಾಸ ಪ್ರಸಾದ್, ಶ್ರೀಮತಿ ಸುಮಲತಾ ಅಂಬರೀಷ್, ಮೇಯರ್ ಶಿವಕುಮಾರ್, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಡಿ. ರವಿಶಂಕರ್, ಜಿ.ಡಿ. ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ್, ಟಿ.ಎಸ್. ಶ್ರೀವತ್ಸ, ಮರಿತಿಬ್ಬೇಗೌಡ, ಎಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಉಪಮೇಯರ್ ಡಾ. ಜಿ. ರೂಪ, ಸ್ಥಳ: ಕಲಾಮಂದಿರ.

■ **ಮೈಸೂರು ವಿಶ್ವವಿದ್ಯಾನಿಲಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ :** ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ, ಉದ್ಘಾಟನೆ: ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್, ಅತಿಥಿಗಳು : ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ, ಮುಖ್ಯ ಅತಿಥಿಗಳು: ಹಿರಿಯ ಜಾನಪದ ತಜ್ಞ ಪ್ರೊ. ಕೃಷ್ಣಮೂರ್ತಿ ಹನೂರು, ಸ್ಥಳ: ಸೆಮಿನಾರ್ ಹಾಲ್, ವಿಜ್ಞಾನ ಭವನ, ಮಾನಸಗಂಗೋತ್ರಿ, ಬೆಳಗ್ಗೆ 10ಕ್ಕೆ.

■ **ಹಳೇನಾಡು ಕರ್ನಾಟಕ ಸ್ಮಾರ್ತ ಬ್ರಾಹ್ಮಣ ಸಂಘ :** ಸುವರ್ಣ ಮಹೋತ್ಸವ ಸಮಾರಂಭ, ಬೆಳಗ್ಗೆ 8.30ಕ್ಕೆ ಗಣಪತಿ ಹೋಮ, ನವಗ್ರಹ ಹೋಮ ಮತ್ತು ವಾಸ್ತು ಹೋಮ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಸಾನ್ನಿಧ್ಯ : ತಲಕಾಡು ಶ್ರೀ ಬಾಲಕೃಷ್ಣಾನಂದ ಸಂಸ್ಥಾನಂ ಪೀಠಾಧ್ಯಕ್ಷ ಶ್ರೀ ಗೋವಿಂದಾನಂದ ಸರಸ್ವತಿ ಸ್ವಾಮೀಜಿ, ಮಧ್ಯಾಹ್ನ 3ಕ್ಕೆ ಸಾಧಕರಿಗೆ ಸನ್ಮಾನ, ಸ್ಥಳ: ಶಾಂತಿನಿಕೇತನ, ಕೃಷ್ಣಮೂರ್ತಿಪುರಂ.

■ **ಬನ್ನಿಮಹಾಕಾಳೇಶ್ವರಿ ಮತ್ತು ಆಯರಳ್ಳಿ ಮಾಕಮ್ಮನವರ ದೇವಸ್ಥಾನ ಟ್ರಸ್ಟ್:** ಶ್ರೀ ಬನ್ನಿಮಹಾಕಾಳೇಶ್ವರಿ ಮತ್ತು ಆಯರಳ್ಳಿ ಮಾಕಮ್ಮ ಮತ್ತು ಶ್ರೀ ಮಾಲಮ್ಮ ಜಾತ್ರಾ ಮಹೋತ್ಸವ, ಸಂಜೆ 4ಕ್ಕೆ ಮಜ್ಜಣ ಪೂಜೆ, ಸ್ಥಳ: ಟ್ರಸ್ಟ್ ಆವರಣ, ಕುರುಬಾರಹಳ್ಳಿ, ಸಿದ್ದಾರ್ಥನಗರ.

■ **ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು :** ಭಾರತೀಯ ಬ್ಯಾಂಕಿಂಗ್ ವಲಯ, ಅಂದು, ಇಂದು ಮತ್ತು ಮುಂದು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ, ಅಧ್ಯಕ್ಷತೆ : ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ, ಉದ್ಘಾಟನೆ : ಕರ್ನಾಟಕ ರಾಜ್ಯ ಕನ್ಸೂಮರ್ ಡಿಸ್ಪ್ಯೂಟ್ಸ್ ರೆಡ್ರೆಸಲ್ ಕಮಿಷನ್ ಅಧ್ಯಕ್ಷ ಜಸ್ಟೀಸ್ ಹುಲುವಾಡಿ ಜಿ. ರಮೇಶ್, ಮುಖ್ಯ ಅತಿಥಿಗಳು: ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ವಿಶ್ವನಾಥ್, ಗೌರವ ಅತಿಥಿಗಳು : ಖಜಾಂಚಿ ಶ್ರೀಶೈಲ ರಾಮಣ್ಣವರ್, ಕಾಲೇಜು ಪ್ರಿನ್ಸಿಪಾಲ್ ಡಾ. ಬಿ. ಸದಾಶಿವೇಗೌಡ, ಸ್ಥಳ: ಬಿ.ಸಿ. ಲಿಂಗಯ್ಯ ಹಾಲ್, ಕಾಲೇಜು ಆವರಣ, ಬೆಳಗ್ಗೆ 9 ರಿಂದ.

■ **ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಹಿಳಾ ಘಟಕ, ಚುಟುಕು ಸಾಹಿತ್ಯ ಪರಿಷತ್, ಮೈಸೂರು ಜಿಲ್ಲಾ ಘಟಕ :** ಬೆಳಗ್ಗೆ 11ಕ್ಕೆ ದಸರಾ ಚುಟುಕು ಕವಿಗೋಷ್ಠಿ, ಉದ್ಘಾಟನೆ : ಮಹಾಕವಯತ್ರಿ ಡಾ. ಲತಾ ರಾಜಶೇಖರ್, ಅಧ್ಯಕ್ಷತೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಪ್ರಶಸ್ತಿ ಪತ್ರ ವಿತರಣೆ : ಡಾ. ಎಂ.ಜಿ.ಆರ್. ಅರಸ್, ಬೆಳಗ್ಗೆ 11.45ಕ್ಕೆ ಉದ್ಘಾಟನೆ : ಮೈಸೂರು ಜಿಲ್ಲಾ ಕಸಾಪ, ಮಹಿಳಾ ಘಟಕದ ಅಧ್ಯಕ್ಷೆ ಡಾ. ರತ್ನಹಾಲಪ್ಪಗೌಡ, ಅಧ್ಯಕ್ಷತೆ : ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎಂ. ಚಂದ್ರಶೇಖರ್, ಪುಸ್ತಕ ತಾಂಬೂಲ ವಿತರಣೆ : ಬೆಂಗಳೂರು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯ ಸಮರ್ಥ್, ಮುಖ್ಯ ಅತಿಥಿಗಳು: ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಧರ್ಮದರ್ಶಿ ಆಂದಲೆ ವೀರಭದ್ರೇಗೌಡ, ಸ್ಥಳ : ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣ, ವಿಜಯನಗರ.

■ **ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್:** ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ, ಮುಖ್ಯ ಅತಿಥಿಗಳು : ಶಾಸಕ ಟಿ.ಎಸ್. ಶ್ರೀವತ್ಸ, ಮೇಯರ್ ಶಿವಕುಮಾರ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್, ಸಮಾಜ ಸೇವಕ ಡಾ. ಕೆ. ರಘುರಾಂ ವಾಜಪೇಯಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸ್ಥಳ: ಅಪೂರ್ವ ಹೋಟೆಲ್ ಸಭಾಂಗಣ, ಚಾಮುಂಡಿಪುರಂ, ಸಂಜೆ 5.30ಕ್ಕೆ.

■ **ಶ್ರೀ ರಾಮಕೃಷ್ಣ ಆಶ್ರಮ :** ಸ್ವಾಮಿ ಇಷ್ಟನಾಥಾನಂದ ಅವರಿಂದ ಆತ್ಮಬೋಧ ಕುರಿತು ಉಪನ್ಯಾಸ, ಸ್ಥಳ: ಆಶ್ರಮದ ಸ್ವಾಮಿ ಶಾಂಭವಾನಂದಜಿ ಸಭಾಂಗಣ, ಯಾದವಗಿರಿ, ಸಂಜೆ 6ಕ್ಕೆ.

■ **ಜೆ.ಪಿ. ನಗರ ಶರಣ ವೇದಿಕೆ :** ಉಪನ್ಯಾಸ, ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ನಗರ್ಲೆ ಶಿವಕುಮಾರರವರ ಸಂಪಾದಿತ ಕೃತಿ 'ನುಡಿದೀಪ್ತಿ' ಬಿಡುಗಡೆ ಸಮಾರಂಭ, ಅಧ್ಯಕ್ಷತೆ : ಮಾಜಿ ಶಾಸಕ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಕೃತಿ ಬಿಡುಗಡೆ : ಸಹಾಯಕ ಪೊಲೀಸ್ ಆಯುಕ್ತ ಎಸ್.ಇ. ಗಂಗಾಧರಸ್ವಾಮಿ, ನಿವೃತ್ತ ಉಪನ್ಯಾಸಕ ಎಸ್.ಎಸ್. ಉಮೇಶ್ ಅವರಿಂದ ಜಗನ್ಮಾತೆ ಅಕ್ಕಮಹಾದೇವಿ ಕುರಿತು ಉಪನ್ಯಾಸ, ಉಪಸ್ಥಿತರು : ನಗರ್ಲೆ ಶಿವಕುಮಾರ, ಸ್ಥಳ: ಅಕ್ಕಮಹಾದೇವಿ ಪುತ್ಥಳಿ ಆವರಣ, ಜೆ.ಪಿ.ನಗರ, ಸಂಜೆ 6ಕ್ಕೆ.

■ **ಸುತ್ತೂರು ಮಠ :** ಬೆಳದಿಂಗಳ ಸಂಗೀತ ಕಾರ್ಯಕ್ರಮ–260, ವಿದ್ವಾನ್ ಸಿ.ಎಸ್. ಕೇಶವಚಂದ್ರ ಅವರಿಂದ ಕೊಳಲು ವಾದನ, ವಿದುಷಿ ಸಿ.ವಿ. ಶ್ರುತಿ–ವಯೋಲಿನ್, ನರೇಂದ್ರ ಶರ್ಮ–ಮೃದಂಗ, ಎಂ.ಆರ್. ಮಂಜುನಾಥ್–ಘಟಂ, ಸ್ಥಳ: ಸುತ್ತೂರು ಮಠ, ಚಾಮುಂಡಿಬೆಟ್ಟದ ತಪ್ಪಲು, ಸಂಜೆ 6ಕ್ಕೆ.

■ **ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ :** ಕ್ಲೌಡ್ ಕಂಪ್ಯೂಟಿಂಗ್ ಕುರಿತು ಜೀಬ್ರಾ ಟೆಕ್ನಾಲಜೀಸ್‌ನ ಸೀನಿಯರ್ ಇಂಜಿನಿಯರ್ ಎನ್. ವಿನಯ್ ಕುಮಾರ್ ಅವರಿಂದ ತಾಂತ್ರಿಕ ಉಪನ್ಯಾಸ, ಅಧ್ಯಕ್ಷತೆ : ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಅಧ್ಯಕ್ಷ ಬಿ.ಎಸ್. ಪ್ರಭಾಕರ, ಸ್ಥಳ: ಎಸ್.ಪಿ.ಭಟ್ ಹಾಲ್, ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್, ಜೆಎಲ್‌ಬಿ ರಸ್ತೆ, ಸಂಜೆ 6ಕ್ಕೆ.

■ **ದೀಕ್ಷಿತ್ ಆರೋಗ್ಯ ಧಾಮ :** ಆನಂದ ಆರೋಗ್ಯ ಕಾರ್ಯಕ್ರಮ, ಕು. ಸೌಮ್ಯಶ್ರೀ ಮತ್ತು ರಮ್ಯಶ್ರೀ ಅವರಿಂದ ಭಕ್ತಿ ಸಂಗೀತ, ಡಾ. ಸಿ.ಎಸ್. ಅನಿಲ್ ಕುಮಾರ್ ಅವರಿಂದ ಮೈದಾಸ ಸ್ಪರ್ಶ ಕುರಿತು ಉಪನ್ಯಾಸ, ಸ್ಥಳ: ದೀಕ್ಷಿತ್ ಆರೋಗ್ಯ ಧಾಮ, ವಿಜಯನಗರ 3ನೇ ಹಂತ, ಸಂಜೆ 6ಕ್ಕೆ.

ಮುಳ್ಳೂರು ಗ್ರಾಮದಲ್ಲಿಂದು, ಹುಣಸೂರು ತಾ.

■ **ಬಾ ಸೃಷ್ಟಿ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು:** ಬಾ ಸೃಷ್ಟಿ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಕೋಲಾಟ, ತಮಾಷಾ, ಜಾನಪದ ನೃತ್ಯ ಮತ್ತು ನಾಟಕ ಪ್ರದರ್ಶನ, ರಂಗ ಭೀಷ್ಮ ಬಿ.ವಿ. ಕಾರಂತರವರ ಹೆಡ್ಡಾಯಣ ನಾಟಕ ಪ್ರದರ್ಶನ, ಅಧ್ಯಕ್ಷತೆ: ಗ್ರಾಪಂ ಅಧ್ಯಕ್ಷೆ ಶ್ರೀಮತಿ ಅನುಸೂಯ ಬಾಯಿ, ಸಮಾರೋಪ ನುಡಿ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರೇವಣ್ಣ, ಮುಖ್ಯ ಅತಿಥಿಗಳು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ಕುಮಾರ್ ಅರಸೇಗೌಡ, ವಿನೋದ ರಂಗ, ಗೀತಾ ಬನೋಶಿ, ಹೆಚ್.ಎಸ್. ಮೋಹನ್‌ಕುಮಾರ್, ಸ್ಥಳ: ಮುಳ್ಳೂರು ಗ್ರಾಮ, ಸಂಜೆ 7.30ಕ್ಕೆ.


ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ದಸರಾ ಗೀತಾರಾಧನ, 6.35 ಮತ್ತು ಸಂಜೆ 6.10ಕ್ಕೆ ಸಿ.ಎಫ್.ಟಿ.ಆರ್.ಐ ಶೋಧ ಅನುಶೋಧ – ಪ್ರಾಯೋಜಿತ ಕಾರ್ಯಕ್ರಮ, ಪ್ರಸ್ತುತಿ– ಡಾ. ವಿ.ಬಿ. ಕುಡಚಿರ, 6.40 ಹಾಡು ಹೇಳಿದ ಕಥೆ, ಪ್ರಸ್ತುತಿ– ಡಾ. ಮೈಸೂರ್ ಉಮೇಶ್, 7.15 ಭಾವಗೀತೆಗಳು–ಜಿ.ವಿ. ಅತ್ರಿ, 10.00 ಎಂ.ಎಸ್. ಗೋಪಾಲಕೃಷ್ಣನ್–ವಯೋಲಿನ್ ವಾದನ, 11.00 "ಸ್ವರಾಜ್"– ಭಾರತ ಸ್ವಾತಂತ್ರ್ಯ ಸಂಗ್ರಾಮದ ಸಮಗ್ರಗಾಥೆ

ಮಧ್ಯಾಹ್ನ: 12.30 ದೇವರನಾಮ–ನಿತ್ಯಶ್ರೀ ಮಹದೇವನ್, ಸುವರ್ಣ ರಾಧಾ, 12.45 ಜನಪದ ಸಂಗೀತ, 1.20 ಭಾವಗೀತೆ–ಎನ್. ಶ್ರೀನಾಥ್, 3.30 ಮಕ್ಕಳ ಮಂಟಪ–ಶ್ರೀ ಸತ್ಯಸಾಯಿಬಾಬಾ ವಿದ್ಯಾ ಸಂಸ್ಥೆಯ ಮಕ್ಕಳಿಂದ ಕಾರ್ಯಕ್ರಮ ವೈವಿಧ್ಯ, 4.00 ನಾಟಕ–ಅಮೋಘ ವರ್ಷ ನೃಪತುಂಗ. ರಚನೆ – ಬಿ.ಎಸ್. ಕೇಶವರಾವ್, ನಿರ್ದೇಶನ– ಬಿ.ಎನ್. ಕೃಷ್ಣಮೂರ್ತಿ, 4.30 ನೆನಪಿನಂಗಳ–ಕನ್ನಡದ ಹಿರಿಯ ನಟ ಕೆ.ಎಸ್. ಅಶ್ವಥ್ ಅವರೊಂದಿಗೆ ಎಂ.ಶಂಕರಪ್ಪ ಅವರು ನಡೆಸಿದ್ದ ಸಂವಾದ, 6.50 ಕೃಷಿರಂಗ–ತೋರಣ ಹೂರಣ–ವಾರದ ಗ್ರಾಮೀಣ ಕಾರ್ಯಕ್ರಮ, ಪ್ರಸ್ತುತಿ– ಎನ್. ಕೇಶವಮೂರ್ತಿ, ಆರ್. ಲೋಕೇಶ್ವರಿ, ಪರಾಗ–ಬೇಸಾಯದ ಬದುಕು ಸರಾಗ– ಬಾನುಲಿ ಸರಣಿ, 8.00 ಯುವವಾಣಿ, 10.00 ರಾಷ್ಟ್ರೀಯ ಸಂಗೀತ ಕಾರ್ಯಕ್ರಮ, ಪಂಡಿತ್ ವಿಶ್ವಮೋಹನ್ ಭಟ್–ಗೀಟಾರ್ ವಾದನ

ಟರೇಸ್, ಫಾರಂ ಗಾರ್ಡನ್ ವಿಭಾಗದಲ್ಲಿ ಡಾ.ಹೇಮಾಮಾಲಿನಿ ಅವರಿಗೆ 9ನೇ ಬಾರಿ ಪ್ರಶಸ್ತಿ




ತೋಟಗಾರಿಕೆ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ದಸರಾ ಫಲಪುಷ್ಪ ಪ್ರದರ್ಶನ ಸ್ಪರ್ಧೆಯಲ್ಲಿ ಮೈಸೂರಿನ ಪ್ರಸಿದ್ಧ ಕಣ್ಣನ್ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ.ಲಕ್ಷ್ಮಣ್ ಅವರ ಪತ್ನಿ ಶ್ರೀಮತಿ ಡಾ.ಹೇಮಾಮಾಲಿನಿ ಲಕ್ಷ್ಮಣ್ ಅವರು ಟರೇಸ್ ಮತ್ತು ಫಾರಂ ಗಾರ್ಡನ್ ವಿಭಾಗದಲ್ಲಿ ಅತ್ಯುತ್ತಮ ಉದ್ಯಾನವನಕ್ಕಾಗಿ ಸತತ 9ನೇ ಬಾರಿ ಪ್ರಥಮ ಬಹುಮಾನ ಗಳಿಸಿದ್ದಾರೆ. ಡಾ.ಹೇಮಾಮಾಲಿನಿ ಅವರ ಫಾರಂ ಗಾರ್ಡನ್‌ನಲ್ಲಿ ಪ್ರಪಂಚದಲ್ಲಿಯೇ ವಿಶೇಷವಾದಂತಹ ಪೌಟೇರಿಯಾ ಕ್ಯಾಂಪೆಚಿಯಾನಾ, ಸ್ಟಾರ್ ಆಪಲ್, ಬಾರ್ಬಡೋಸ್ ಮತ್ತು ಸುರಿನಾಮ್ ಚೆರ್ರಿಗಳು, ಫಲಸಾ, ಲೋವಿ ಲೋವಿ ಫ್ರೂಟ್, ಪಿನೆಟ್ ಬಟರ್ ಫ್ರೂಟ್, ಸೆಂಪೆಡಾಕ್, ಸ್ನೇಕ್ ಫ್ರೂಟ್, ಪೀಚ್, ವೈಟ್ ಸಪೋಟ ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ರುಚಿದಾಯಕ ಹಣ್ಣಿನ ಗಿಡಗಳನ್ನು ಬೆಳೆಯಲಾಗಿದೆ. ಭಾರತೀಯ ನಾನಾ ಹಣ್ಣುಗಳ ಜೊತೆಗೆ ಪ್ರಖ್ಯಾತ ಡೇವಿಡ್ ಆಸ್ಟಿನ್ ಗುಲಾಬಿಗಳು ಸೇರಿದಂತೆ ಬ್ರಿಟಿಷ್ ಮತ್ತು ಅಮೆರಿಕನ್ ಗುಲಾಬಿ ಹಾಗೂ 90ಕ್ಕೂ ಹೆಚ್ಚು ಬಗೆಯ ಹೂವಿನ ಅಲಂಕಾರಿಕ ಸಸಿಗಳಿರುವ ಟರೇಸ್ ಗಾರ್ಡನ್ ಆಕರ್ಷಣೀಯವಾಗಿದೆ.

ಮೈಸೂರು-ಬೆಂಗಳೂರು ತಡೆರಹಿತ ಬಸ್ ದರ ಹೆಚ್ಚಳ

- ಎಕ್ಸ್‌ಪ್ರೆಸ್‌ಗೆ ಮಾತ್ರ ಅನ್ವಯ, ಪ್ರತಿ ಟಿಕೆಟ್‌ಗೆ 200 ರೂ. ದರ ನಿಗದಿ
- ರಾಜಹಂಸ, ಐರಾವತ ಹಾಗೂ ಪವರ್ ಪ್ಲಸ್ ಬಸ್‌ಗೆ ಹಳೆ ದರ ಮುಂದುವರಿಕೆ



ಮೈಸೂರು,ಅ.27 (ಎಂಟಿವೈ)- ಮೈಸೂರು-ಬೆಂಗ ಳೂರು ನಡುವೆ ಸಂಚರಿಸುವ ಸಾಮಾನ್ಯ ಎಕ್ಸ್ ಪ್ರೆಸ್ ಬಸ್ ಪ್ರಯಾಣ ದರ ಹೆಚ್ಚಳವಾಗಿದ್ದು, ಪ್ರತಿ ಟಿಕೆಟ್‌ಗೆ 200ರೂ. ನಿಗದಿ ಮಾಡಲಾಗಿದೆ.

ರಾಜ್ಯ ಸರ್ಕಾರ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಗೊಳಿಸಿದ ಬಳಿಕ ಮೈಸೂರು-ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಹುತೇಕ ಮಂದಿ ತಡೆರಹಿತ ಕರ್ನಾಟಕ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಎಕ್ಸ್‌ಪ್ರೆಸ್ ಬಸ್ ಸಂಚಾರದ ವ್ಯವಸ್ಥೆ ಮಾಡುವುದು ಸಾರಿಗೆ ಸಂಸ್ಥೆಗೆ ಸವಾಲಾಗಿ ಪರಿಣಿಸಿದೆ. ಇದೀಗ ತಡೆರಹಿತ ಕರ್ನಾಟಕ ಸಾರಿಗೆ ಬಸ್‌ಗೆ ಮಾತ್ರ ಪ್ರಯಾಣ ದರ ಹೆಚ್ಚಳ ಮಾಡಿದ್ದರೆ, ವಿವಿಧೆಡೆ ನಿಲುಗಡೆ ನೀಡುವ ಸಾಮಾನ್ಯ ಬಸ್, ಐರಾವತ, ರಾಜಹಂಸ ಹಾಗೂ ಪವರ್‌ಪ್ಲಸ್ ಬಸ್‌ಗೆ ಈ ಹಿಂದೆ ಇದ್ದ ಪ್ರಯಾಣ ದರವನ್ನೇ ಮುಂದುವರೆಸ ಲಾಗಿದೆ. ಮೈಸೂರು-ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್ ವೇ ಆದ ಬಳಿಕ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ 160ರೂ.ನಿಂದ 185 ರೂ.ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ 185 ರೂ.ನಿಂದ 200 ರೂ.ಗೆ ಹೆಚ್ಚಳ ಮಾಡಿರುವುದರಿಂದ ಎಕ್ಸ್‌ಪ್ರೆಸ್ ಬಸ್‌ಗಳಲ್ಲಿ ಸಂಚರಿಸಲು ಬಯಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಮೈಸೂರು ಡಿಪೋದಿಂದ ಪ್ರತಿದಿನ ಬೆಂಗಳೂರಿಗೆ ತಡೆರಹಿತ 30 ಎಕ್ಸ್‌ಪ್ರೆಸ್ ಬಸ್ಸುಗಳು 65 ಟ್ರಿಪ್‌ಗಳಲ್ಲಿ ಸಂಚರಿಸಲಿವೆ. ಇದರೊಂದಿಗೆ ಬೆಂಗಳೂರು ಡಿಪೋಗೆ ಸೇರಿದ ಮತ್ತಷ್ಟು ಬಸ್‌ಗಳು ಎಕ್ಸ್‌ಪ್ರೆಸ್ ಬಸ್‌ಗಳಾಗಿ ಸಂಚರಿಸಲಿವೆ. ಎರಡೂ ಕಡೆಯಿಂದ ಪ್ರಯಾಣ ಬೆಳೆಸಲಿರುವ ಪ್ರಯಾಣಿಕರು ಹೊಸ ದರ ನೀಡಿ ಟಿಕೆಟ್ ಖರೀದಿಸಬೇಕಾದ ಅನಿವಾರ್ಯತೆ ಇದೆ.

ಎಕ್ಸ್‌ಪ್ರೆಸ್ ಬಸ್ಸುಗಳ ದರ ಪರಿಷ್ಕರಣೆ

"ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ತಡೆರಹಿತ ಎಕ್ಸ್‌ಪ್ರೆಸ್ ಬಸ್ ಪ್ರಯಾಣ ದರ ಪರಿಷ್ಕರಿಸಲಾಗಿದೆ. ಟೋಲ್ ಸಂಗ್ರಹದ ಹಿನ್ನೆಲೆಯಲ್ಲಿ ಮಾಡಿದ್ದ ದರ ಹೆಚ್ಚಳ ಹೊರತು ಪಡಿಸಿದರೆ, ನಿರ್ವಹಣಾ ವೆಚ್ಚ ಸರಿದೂಗಿಸಲು ಬಸ್ ಪ್ರಯಾಣದ ದರ ಹೆಚ್ಚಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಎಕ್ಸ್‌ಪ್ರೆಸ್ ಬಸ್‌ಗಳ ದರ ಮಾತ್ರ ಹೆಚ್ಚಿಸಲಾಗಿದೆ. ಒಂದು ಟಿಕೆಟ್‌ಗೆ 200 ರೂ. ದರ ನಿಗದಿ ಮಾಡಲಾಗಿದೆ. ಉಳಿದಂತೆ ನಿಲುಗಡೆ ನೀಡುವ ಸಾಮಾನ್ಯ ಬಸ್, ಐರಾವತ, ರಾಜಹಂಸ ಹಾಗೂ ಪವರ್ ಪ್ಲಸ್ ಬಸ್‌ಗಳ ಪ್ರಯಾಣದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

-ಬಿ.ಶ್ರೀನಿವಾಸ್, ವಿಭಾಗೀಯ ನಿಯಂತ್ರಣಾಧಿಕಾರಿ, ಮೈಸೂರು

ಇಸ್ರೇಲ್‌ನಿಂದ ಸುರಕ್ಷಿತವಾಗಿ ಮರಳಿದ ಯುವಕ

- ಉನ್ನತ ವ್ಯಾಸಂಗಕ್ಕೆ ತೆರಳಿದ್ದರು
- ರಾಕೆಟ್ ದಾಳಿಯಲ್ಲಿ ಸ್ವಲ್ಪದರಲ್ಲಿ ಪಾರಾದ ಅದೃಷ್ಟಶಾಲಿ

ಮೈಸೂರು, ಅ.27(ಆರ್‌ಕೆ)- ಯುದ್ಧ ಪೀಡಿತ ಇಸ್ರೇಲ್‌ನಿಂದ ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆ ತಾಲೂಕಿನ ಯುವಕ ಸುರಕ್ಷಿತವಾಗಿ ತವರಿಗೆ ಮರಳಿದ್ದಾರೆ.

ತಾಲೂಕಿನ ಕೊಡಸಿಗೆ ಗ್ರಾಮದ ಎಸ್.ಜಿ. ಸ್ವಾಮಿ(28) ಉನ್ನತ ವ್ಯಾಸಂಗಕ್ಕಾಗಿ ಇಸ್ರೇಲ್‌ಗೆ ತೆರಳಿ ಪ್ರಾಣಾಪಾಯದಿಂದ ಪಾರಾಗಿ ಅಕ್ಟೋಬರ್ 15ರಂದು ಮನೆ ತಲುಪಿದ್ದಾರೆ. ಇಸ್ರೇಲ್‌ನಲ್ಲಿ ಯುದ್ಧ ಆರಂಭವಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆಯೇ ಆತಂಕಗೊಂಡು ಪ್ರತೀ ಕ್ಷಣ ಭಯದಲ್ಲೇ ಕಳೆಯುತ್ತಿದ್ದ ಸ್ವಾಮಿ ಅವರ ತಂದೆ ಗಿರಿಮಾದ ನಾಯಕ, ತಾಯಿ ಚಿಕ್ಕಮ್ಮ, ಅಣ್ಣಂದಿರಾದ ಎಸ್.ಜಿ. ಗಿರೀಶ್, ಎಸ್.ಜಿ. ಕೃಷ್ಣ, 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪತ್ನಿ ಶೋಭಾ ಹಾಗೂ ಸಂಬಂಧಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಮಗ ಪ್ರತ್ಯಕ್ಷವಾಗುತ್ತಿದ್ದಂತೆ ಸಂತೋಷದಿಂದ ಆಲಂಗಿಸಿ, ಆನಂದಿಸಿದ್ದಾರೆ.

ರೈತಾಪಿ ಕುಟುಂಬದ ಸ್ವಾಮಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಸಾಯನಶಾಸ್ತ್ರ ವಿಷಯದಲ್ಲಿ ಎಂಎಸ್ಸಿ, ಪಿಹೆಚ್.ಡಿ ಪದವಿಯನ್ನೂ ಪಡೆದಿದ್ದರು. ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದ ಸ್ವಾಮಿ, ಉನ್ನತ ವ್ಯಾಸಂಗ ಮಾಡುವ ಕನಸು ಹೊತ್ತು 2022ರ ನವಂಬರ್‌ನಲ್ಲಿ ಇಸ್ರೇಲ್‌ಗೆ ತೆರಳಿದ್ದರು.



ಇಸ್ರೇಲ್ ರಾಜಧಾನಿ ಜೆರುಸಲೆಂನ ರಿಶೋನ್ ಲೆಟ್ಸಿಯೋನ್ ನಗರದ ಓಲ್ಕಾನಿ ಇನ್‌ಸ್ಟಿಟ್ಯೂಟ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು, ಸಂಸ್ಥೆ ಬಳಿಯೇ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಸಂಕಷ್ಟದಿಂದ ಪಾರಾಗಿ ಬಂದಿರುವ ಸ್ವಾಮಿ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಿದ 'ಮೈಸೂರು ಮಿತ್ರ'ನೊಂದಿಗೆ ಅವರ ರೋಚಕ ಅನುಭವವನ್ನು ವಿವರಿಸಿದರು.

ತುರ್ತು ಪರಿಸ್ಥಿತಿಗೆ ಪ್ರತಿ ಮನೆಯಲ್ಲಿ ಶೆಲ್ಟರ್: ಅಲ್ಲಿ ಪ್ರತೀ ಶುಕ್ರವಾರ ಮತ್ತು ಶನಿವಾರ ರಜೆ ಇರುತ್ತದೆ. ಅದರಂತೆ ಅಕ್ಟೋಬರ್ 7ರಂದು ಬೆಳಗ್ಗೆ 6 ಗಂಟೆ ವೇಳೆಗೆ ರಾಕೆಟ್ ದಾಳಿಯ ನಂತರ ಸೈರನ್ ಕೂಗಿತು. ಮಲಗಿದ್ದ ನಾನು ಕೂಡಲೇ ಎದ್ದು ಹೋಗಿ ಸುರಕ್ಷಿತ ಶೆಲ್ಟರ್ ಸೇರಿಕೊಂಡೆ. ಇಸ್ರೇಲ್‌ನಲ್ಲಿ ಪ್ರತೀ ಮನೆಯಲ್ಲೂ ಪ್ರತ್ಯೇಕ ಸುರಕ್ಷಿತ ಶೆಲ್ಟರ್ ಇರುತ್ತದೆ. ಆ ಶೆಲ್ಟರ್‌ನ ಕಿಟಕಿ, ಬಾಗಿಲುಗಳು ಕಬ್ಬಿಣದಿಂದ ಕೂಡಿದ್ದು, ಎಮರ್ಜೆನ್ಸಿ ಡೋರ್ ಸಹ ಇರುತ್ತದೆ. ಅದು ರಾಕೆಟ್ ದಾಳಿ, ಮದ್ದು-ಗುಂಡು ನಿರೋಧಕ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ. ಈ ರೀತಿಯ ದಾಳಿಯಾದಾಗ ಪಾರಾಗಲು 'ಹೋಂ ಫ್ರಂಡ್ ಕಮಾಂಡ್' ಆ್ಯಪ್ ರೂಪಿಸಲಾಗಿದೆ. ಅದರಲ್ಲಿ ನಾವು ಹೇಗೆ ಪ್ರಾಣಾಪಾಯದಿಂದ ಪಾರಾಗಬೇಕೆಂಬುದರ ಬಗ್ಗೆ ಮಾಹಿತಿ ಬರುತ್ತಿರುತ್ತದೆ. ಸೈರನ್ ಕೂಗುತ್ತಿದ್ದಂತೆಯೇ ನಾನು ಅದರಲ್ಲಿ ಹೊಕ್ಕು, ಆ್ಯಪ್‌ನಲ್ಲಿ ಬರುತ್ತಿದ್ದ ನಿರ್ದೇಶನವನ್ನು ಪಾಲಿಸಿದೆ. ಅದೃಷ್ಟವಶಾತ್ ಅಲ್ಲಿ ಯಾವುದೇ ಸ್ಫೋಟವಾಗಲಿಲ್ಲ.

ಯುದ್ಧ ಘೋಷಣೆಯಾಗುತ್ತಿದ್ದಂತೆಯೇ ಸ್ಥಳೀಯ ಆಡಳಿತವು ಕ್ಷಣಕ್ಷಣಕ್ಕೂ ಮಾಹಿತಿ ನೀಡಿ, ಸುರಕ್ಷಿತವಾಗಿರಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದ್ದರಿಂದ ನಾವಿದ್ದ ರಿಶೋನ್ ಲೆಟ್ಸಿಯೋನ್ ಪ್ರದೇಶದಲ್ಲಿ ಯಾರಿಗೂ ತೊಂದರೆಯಾಗಲಿಲ್ಲ. ಶತ್ರು ರಾಷ್ಟ್ರಗಳ ರಾಕೆಟ್‌ಗಳನ್ನು ನಿಷ್ಕ್ರಿಯಗೊಳಿಸುವ ಐರನ್ ಡ್ರೋಣ್ ಕಾರ್ಯಪ್ರವೃತ್ತವಾಗುತ್ತವೆ. ಹಾಗಾಗಿ ಸಾವು-ನೋವುಗಳು ಅಷ್ಟಾಗಿ ಸಂಭವಿಸುವುದಿಲ್ಲ ಹಾಗೂ ಆಹಾರ, ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿ ಕೊಳ್ಳುತ್ತಾರೆ. ಬಾಂಬ್ ದಾಳಿ ನಡೆದ ಅರ್ಧ-ಮುಕ್ಕಾಲು ಗಂಟೆಯಲ್ಲೇ ನಾವು ಶೆಲ್ಟರ್‌ನಿಂದ ಹೊರ ಬಂದೆವು. ಅಷ್ಟರಲ್ಲಿ ನಾವಿದ್ದ ಪ್ರದೇಶ ಶಾಂತವಾಗಿತ್ತು ಎಂದರು.

ಬಯಸಿದರೆ ಬರಬಹುದು: ಯುದ್ಧ ಆರಂಭವಾಗುತ್ತಿದ್ದಂತೆಯೇ ನಾನು ಊರಿಗೆ ವಾಪಸ್ ಹೋಗಬೇಕೆಂದು ನಿರ್ಧರಿಸಿದೆ. ವೀಸಾ-ಪಾಸ್‌ಪೋರ್ಟ್ ಮತ್ತಿತರ ಪ್ರಕ್ರಿಯೆ ನಡೆಸುತ್ತಿರುವಾಗಲೇ ಸಂಸ್ಥೆ ಮುಖ್ಯಸ್ಥರು ಹಾಗೂ ಸ್ಥಳೀಯ ಆಡಳಿತ ನನಗೆ ಧೈರ್ಯ ತುಂಬಿ ಈಗ ನಿಮ್ಮ ದೇಶಕ್ಕೆ ಹೋಗಬಹುದು. ನಿಮಗೆ ಧೈರ್ಯ, ಆತ್ಮವಿಶ್ವಾಸವಿದ್ದಲ್ಲಿ ನೀವು ಬಯಸಿದಾಗ ಮತ್ತೆ ಬರಬಹುದು ಎಂದರು ಎಂದು ಸ್ವಾಮಿ ತಿಳಿಸಿದರು.

ಡಿಸೆಂಬರ್‌ಗೆ ಪತ್ನಿಯನ್ನು ಇಸ್ರೇಲ್‌ಗೆ ಕರೆಸಿಕೊಳ್ಳಲು ವೀಸಾ-ಪಾಸ್ ಪೋರ್ಟ್ ಸಹ ಮಾಡಿಸಲು ಹೇಳಿದ್ದೆ. ಯುದ್ಧ ಆರಂಭವಾಗುತ್ತಿದ್ದಂತೆಯೇ ನನಗೇ ಅಲ್ಲಿ ಇರಲು ಮನಸ್ಸಾಗಲಿಲ್ಲ. ಈಗ ಮನೆಯವರು ಮತ್ತೆ ಇಸ್ರೇಲ್‌ಗೆ ಹೋಗುವುದು ಬೇಡ ಎನ್ನುತ್ತಿದ್ದಾರೆ. ನಾನು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲೇ ಉಪನ್ಯಾಸಕನಾಗಿ ಕೆಲಸ ಮುಂದುವರಿಸಬೇಕೆಂದಿದ್ದೇನೆ ಎಂದರು.

ಜೈಲಿನಿಂದ ಹೊರ ಬಂದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್

ಬೆಂಗಳೂರು, ಅ.27-ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಶುಕ್ರವಾರ ಸಂಜೆ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ.

ಬೆಂಗಳೂರಿನ ಎರಡನೇ ಎಸಿಜೆಎಂ ನ್ಯಾಯಾಲಯವು 4 ಸಾವಿರ ರೂ. ನಗದು ಭದ್ರತೆ ಹಾಗೂ ಒಬ್ಬರ ಶೂರಿಟಿ ಮೇಲೆ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ಆದೇಶ ಹೊರ ಬೀಳುತ್ತಿದ್ದಂತೆಯೇ ವರ್ತೂರು ಸಂತೋಷ್ ಕುಟುಂಬದವರು ಹಾಗೂ ಖಾಸಗಿ ಚಾನಲ್‌ನ ಸಿಬ್ಬಂದಿ ಜೈಲಿನ ಮುಂದೆ ಕಾದಿದ್ದರು. ಜಾಮೀನು ಪ್ರಕ್ರಿಯೆಗಳ ಪೂರೈಸಿದ ನಂತರ ಜೈಲಿನಿಂದ ಹೊರ ಬರುವ ವರ್ತೂರು ಸಂತೋಷ್‌ನನ್ನು ಖಾಸಗಿ ಚಾನಲ್ ಸಿಬ್ಬಂದಿ ಬಿಗ್ ಬಾಸ್ ಸೆಟ್‌ಗೆ ಕರೆದೊಯ್ಯಲಿದ್ದಾರೆ ಎಂಬ ಮಾಹಿತಿಗಳು ಹರಿದಾಡುತ್ತಿದ್ದವು. ಜೈಲಿನಿಂದ ಹೊರ ಬಂದ ಸಂತೋಷ್, ಎಲ್ಲಿಗೆ ತೆರಳಿದರು ಎಂಬುದು ಖಚಿತವಾಗಿ ತಿಳಿದು ಬಂದಿಲ್ಲ. ಜೈಲಿನಿಂದ ಹೊರ ಬಂದ ವೇಳೆ ಅವರು ಮನೆಯಲ್ಲಿ ಹಸುಗಳನ್ನು ನೋಡಬೇಕು, ಧರ್ಮಸ್ಥಳಕ್ಕೆ ಹೋಗಬೇಕು ಎಂದು ಸ್ನೇಹಿತನೊಂದಿಗೆ ಇಂಗಿತ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ. ಆದರೆ ಅವರು ಎಲ್ಲಿಗೆ ಹೋದರು ಎಂಬುದರ ಬಗ್ಗೆ ಖಚಿತವಾಗಿ ತಿಳಿಯಲಿಲ್ಲ.



ಹಳ್ಳಿಕಾರ್ ಬಳಿಯ ಹಸುಗಳ ಸಂರಕ್ಷಣೆ ಮೂಲಕ ವರ್ತೂರು ಸಂತೋಷ್ ಖ್ಯಾತಿ ಗಳಿಸಿದ್ದು, ಇದರಿಂದಾಗಿಯೇ ಅವರು ಬಿಗ್ ಬಾಸ್‌ಗೆ ಆಯ್ಕೆಯಾಗಿದ್ದರು. ಬಿಗ್ ಬಾಸ್ ಮನೆಯಲ್ಲಿ ಇತರ ಸದಸ್ಯರೊಂದಿಗೆ ಮಾತನಾಡುವಾಗ ಅವರು, ತಾನು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವುದಾಗಿ ತಿಳಿಸಿ, ಅದನ್ನು ಪ್ರದರ್ಶಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅ.22ರಂದು ರಾತ್ರಿ ಬಿಗ್ ಬಾಸ್ ಮನೆಯಲ್ಲೇ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು ಎಂಬುದನ್ನು ಸ್ಮರಿಸಬಹುದು.

ಗಾಜಾದಲ್ಲಿ ಇಸ್ರೇಲ್ ದಾಳಿಗೆ 35 ವಿಶ್ವಸಂಸ್ಥೆ ಸಿಬ್ಬಂದಿ ಸಾವು

ವಾಷಿಂಗ್ಟನ್: ಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿ ವೇಳೆ ಕನಿಷ್ಠ 35 ಮಂದಿ ವಿಶ್ವಸಂಸ್ಥೆ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸ್ವತಃ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ (ಯುಎನ್‌ಜಿಎ) ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಗುರುವಾರ (ಯುಎಸ್ ಸ್ಥಳೀಯ ಸಮಯ) ಮಾಹಿತಿ ನೀಡಿದ್ದು, ಇಸ್ರೇಲ್-ಹಮಾಸ್ ಯುದ್ಧದ ಸಮಯದಲ್ಲಿ ಮಾನವೀಯ ಸೇವೆಯನ್ನು ಒದಗಿಸುವ ಸಂದರ್ಭದಲ್ಲಿ 35 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಸ್ಥರಿಗೆ ನಾವು ಸಂತಾಪ ಸೂಚಿಸುತ್ತೇವೆ ಎಂದು ಹೇಳಿದ್ದಾರೆ.

ನ್ಯೂಯಾರ್ಕ್‌ನಲ್ಲಿ UNGAಯ ಹತ್ತನೇ ತುರ್ತು ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾನವೀಯ ಸೇವೆಯ ಉದಾತ್ತ ಕಾರಣಕ್ಕಾಗಿ ಪ್ರಾಣ ಕಳೆದುಕೊಂಡ 35 UN ಸಿಬ್ಬಂದಿ ಸದಸ್ಯರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಸಂಕಟದ ಸಂದರ್ಭಗಳಲ್ಲಿ ಅವರ ನಿರಂತರ ಅಚಲ ಮತ್ತು ವೀರೋಚಿತ ಪ್ರಯತ್ನಗಳಿಗಾಗಿ ಇಡೀ UNRWA ಸಿಬ್ಬಂದಿ ಮತ್ತು ಇತರ ಮಾನವೀಯ ಕಾರ್ಯಕರ್ತರಿಗೆ ಗೌರವ ಸಲ್ಲಿಸಲು ನಾನು ಈ ಅವಕಾಶವನ್ನು ತೆಗೆದುಕೊಳ್ಳುತ್ತೇನೆ ಎಂದು ಫ್ರಾನ್ಸಿಸ್ ಹೇಳಿದರು. ಇಸ್ರೇಲ್-ಹಮಾಸ್ ಯುದ್ಧದ ಎಲ್ಲಾ ಪಕ್ಷಗಳು ಅಂತರಾಷ್ಟ್ರೀಯ ಮಾನವೀಯ ಕಾನೂನಿಗೆ ಬದ್ಧವಾಗಿರಬೇಕು ಮತ್ತು ಗಾಜಾಪಟ್ಟಿಗೆ ಮಾನವೀಯ ಕಾರಿಡಾರ್ ಅನ್ನು ತೆರೆಯಲು ಅಗತ್ಯವಾದ ಪರಿಸ್ಥಿತಿಗಳನ್ನು ತಕ್ಷಣವೇ ರಚಿಸಬೇಕು. ತುರ್ತಾಗಿ ಅಗತ್ಯವಿರುವ ಜೀವ ಉಳಿಸುವ ನೆರವು ಅಗತ್ಯವಿರುವವರಿಗೆ ತಲುಪುತ್ತದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ಮೂಲಭೂತ ಆಹಾರ ಪದಾರ್ಥಗಳ ವಿತರಣೆಯಿಂದ ಮಾನವೀಯ ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷಿತ ಮಾರ್ಗದವರೆಗೆ ಎಲ್ಲ ರೀತಿಯ ನೆರವು ನೀಡಹೇಕು. ಗಾಜಾದ ಜನರಿಗೆ ಅಗತ್ಯ ಜೀವನೋಪಾಯದ ಸರಬರಾಜುಗಳಿಗೆ ಅಡೆತಡೆಯಿಲ್ಲದ ಪ್ರವೇಶವನ್ನು ಕಸಿದುಕೊಳ್ಳುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಮತ್ತು ಅಂತರಾಷ್ಟ್ರೀಯ ಮಾನವೀಯ ಕಾನೂನಿಗೆ ಅಪಚಾರವಾಗುತ್ತದೆ ಎಂದು ಅವರು ಹೇಳಿದರು. ಇದೇ ವೇಳೆ UNGA ಅಧ್ಯಕ್ಷರು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿದರು.

ಇಂದು ಜಯಪ್ರಕಾಶ್ ಹುಟ್ಟುಹಬ್ಬ; ಹಲವು ಸೇವಾ ಕಾರ್ಯ

ಮೈಸೂರು, ಅ.27- ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷರು, ಚಲನಚಿತ್ರ ನಾಯಕ ನಟರು, ಬಿಜೆಪಿ ಮುಖಂಡರು, ಸೆನೆಟ್ ಮಾಜಿ ಸದಸ್ಯ ಎಸ್.ಜಯಪ್ರಕಾಶ್ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳೊಂದಿಗೆ ವಿವಿಧ ಸೇವಾ ಕಾರ್ಯ ಹಮ್ಮಿಕೊಂಡಿದ್ದಾರೆ.



ಅವರು ಶನಿವಾರ ಬೆಳಗ್ಗೆ 7 ಗಂಟೆಗೆ ನಂಜನಗೂಡು ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿ, 8 ಗಂಟೆಗೆ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆಯಲಿದ್ದಾರೆ. ನಂತರ ಅಭಿಮಾನಿಗಳೊಂದಿಗೆ ಹೂಟಗಳ್ಳಿ ಗುಡ್‌ವಿಶ್ ಅನಾಥಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಮಕ್ಕಳಿಗೆ ಉಪಾಹಾರ ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಬೆಳಗ್ಗೆ 10.30ಕ್ಕೆ ಅಕ್ಕಿಚೌಕ(ಕೆ.ಟಿ.ಸ್ಟ್ರೀಟ್)ದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಣೆ ಮಾಡಲಿದ್ದಾರೆ. 11.30ಕ್ಕೆ ಕೆ.ಆರ್.ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದ ಬಳಿಕ ಮಧ್ಯಾಹ್ನ 12.30ಕ್ಕೆ ಹೆಬ್ಬಾಳು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ಬಡ ಮಹಿಳೆಯರಿಗೆ ಸೀರೆ ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.



NISSAN
BUY A
NISSAN MAGNITE FROM HONNASSIRI NISSAN
& GET A SIXER OFFER*
Exchange Benefits upto ₹40,000/-*
Low Rate Of Interest 6.99%*
Cash Benefits upto ₹25,000/-*
2 Years Free Maintenance
Corporate Discount upto ₹10,000/-*
Nissan Magnite
THE OFFICIAL CAR OF THE ICC MEN'S CRICKET WORLD CUP 2023
#BigBoldBeautiful
HONNASSIRI NISSAN
Hunsur Main Road, Hinkal, Mysore | 9731153151



ನಾಡಿನ ಸಮಸ್ತ ಜನತೆಗೆ
ಶ್ರೀ ಮಹರ್ಷಿ ವಾಲ್ಮೀಕಿ
ಜಯಂತಿಯ ಶುಭಾಶಯಗಳು
ಕ್ಯಾತನಹಳ್ಳಿ ನಾಗರಾಜು
ಅಧ್ಯಕ್ಷರು, ತಾಲ್ಲೂಕು
ನಾಯಕರ ಕ್ಷೇಮಾಭಿವೃದ್ಧಿ ಸಂಘ,
ಹೆಚ್.ಡಿ.ಕೋಟೆ ತಾ||
ಜಿನ್ನಹಳ್ಳಿ ರಾಜನಾಯಕ
ಅಧ್ಯಕ್ಷರು,
ಎಸ್.ಚಿಕ್ಕಮಾದು ಅಭಿಮಾನಿ ಬಳಗ,
ಹೆಚ್.ಡಿ.ಕೋಟೆ ಮತ್ತು ಸರಗೂರು ತಾ||